www.KannadaPrabha.in ಶನಿವಾರ 9.05.2026 • ಬೆಂಗಳೂರು • ಬೆಳಗಾವಿ • ಶಿವಮೊಗ್ಗ • ಹುಬ್ಬಳ್ಳಿ • ಮಂಗಳೂರು • ಕಲಬುರಗಿ Kannada Prabha • Daily • Saturday • 09.05.2026 • Volume 60 • Issue 128 • Pages 14+12 • Price ₹7 Belagavi

ಕನ್ನಡಪ್ರಭ

ನೇರ.ದಿಟ್ಟ.ನಿರಂತರ



ಭಾರತ ಟಿ20 ತಂಡದ ನಾಯಕ ಸ್ಥಾನಕ್ಕೆ ಶ್ರೇಯರ್ ಅಯ್ಯರ್?

ಬ್ಯಾಟಿಂಗ್‌ನಲ್ಲಿ ಹಾಲಿ ನಾಯಕ ಸೂರ್ಯಕುಮಾರ್ ಯಾದವ್ ಸತತ ವೈಫಲ್ಯ ಹಿನ್ನೆಲೆ. ಭಾರತ ಟಿ20 ತಂಡದ ನಾಯಕತ್ವ ಶ್ರೇಯಸ್ ಅಯ್ಯರ್‌ಗೆ ವಹಿಸುವ ಸಾಧ್ಯತೆ. ಐಪಿಎಲ್, ದೇಸಿ ಟೂರ್ನಿಗಳಲ್ಲಿ ಉತ್ತಮ ಸಾಧನೆ ತೋರುತ್ತಿರುವ ಶ್ರೇಯಸ್. 10

Kannada Prabha • Daily • Saturday • 09.05.2026 • Volume 60 • Issue 128 • Pages 14+12 • Price ₹7 Belagavi

ಕನ್ನಡಪ್ರಭ

ನೇರ.ದಿಟ್ಟ.ನಿರಂತರ




₹40 ಕೋಟಿ ತೆರಿಗೆ: ಜಾರ್ಖಂಡ್ ಬಿಹಾರ ವಲಯಕ್ಕೆ ಧೋನಿ ನಂ.1

ಪ್ರಸಕ್ತ ಹಣಕಾಸು ವರ್ಷದಲ್ಲಿ ₹40 ಕೋಟಿ ತೆರಿಗೆ ಪಾವತಿಸಿದ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ. ಈ ಮೂಲಕ ಬಿಹಾರ, ಜಾರ್ಖಂಡ್ ತೆರಿಗೆ ವಲಯದಲ್ಲೇ ನಂ.1 ತೆರಿಗೆದಾರನೆಂಬ ಹಿರಿಮೆಗೆ ಜಾರ್ಖಂಡ್ ಮೂಲದ ಕ್ರಿಕೆಟಿಗ ಪಾತ್ರ. 10



ಅಸ್ಸಾಂ, ಬಂಗಾಳದಲ್ಲೂ ಬಿಜೆಪಿ ಮತ ಚೋರಿ: ರಾಹುಲ್ ಆರೋಪ ↘ 9



ಹನಿಟ್ರ್ಯಾಪ್ ಕುರಿತು ನಿಗಾ ಇಟ್ಟಿರಿ: ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ! ↘10



ವಂದೇ ಮಾತರಂಗೆ ರಾಷ್ಟ್ರಗೀತೆ ರೀತಿ ರಕ್ಷಣೆ ಸರಿಯಲ್ಲ: ಓವೈಸಿ ↘9




ವೆಚ್ಚ ಕಡಿತ: ಏರಿಂಡಿಯಾದ ಸಿಬ್ಬಂದಿ ವೇತನ ಹೆಚ್ಚಳ ವಿಳಂಬ ↘ 9

ಬಿಎಸ್‌ವೈ ಸುವರ್ಣೋತ್ಸವ

ಇಂದಿನ ಸಂಚಿಕೆ ಜತೆ 12 ಪುಟಗಳ ವಿಶೇಷ ಪುರವಣಿ





ಚಿತ್ರದುರ್ಗದಲ್ಲಿಂದು ಬಿಎಸ್‌ವೈ ಅಭಿಮಾನೋತ್ಸಾಹ!

ಬಿಎಸ್‌ವೈ ರಾಜಕೀಯಕ್ಕೆ 50 ವರ್ಷ | ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ | ಅಮಿತ್ ಶಾ ಭಾಗಿ

• **ರಮೇಶ್ ಬಿದರಕೆರೆ**
ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಕರ್ನಾಟಕದ ಜನಪ್ರಿಯ ಜನನಾಯಕ, ರೈತ ಪರ ಹೋರಾಟಗಾರ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿ, ದಕ್ಷಿಣ ಭಾರತದಲ್ಲಿ ಮೊದಲ ಸಲ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದ ನಾಯಕ ಬಿ.ಎಸ್.ಯಡಿಯೂರಪ್ಪ ರಾಜಕಾರಣಕ್ಕೆ ಬಂದು ಭರ್ತಿ ಅರ್ಧ ಶತಮಾನ ತುಂಬಿದ ಸಂತಸದ ಘಳಿಗೆಯನ್ನು ಸಾಕಾರಗೊಳಿಸಲು ಕೋಟೆನಾಡು ಚಿತ್ರದುರ್ಗದಲ್ಲಿ ಏ. 9ರಂದು ಆಯೋಜಿಸಿರುವ ಅಭಿಮಾನೋತ್ಸವದ ಸಿದ್ಧತೆಗಳು ಪೂರ್ಣಗೊಂಡಿವೆ.

ಚಿತ್ರದುರ್ಗದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಹಿಂಭಾಗದಲ್ಲಿ 60 ಎಕರೆಗೂ ಹೆಚ್ಚು ಜಾಗದಲ್ಲಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಡೀ ಕಾರ್ಯಕ್ರಮದ ಉಸ್ತುವಾರಿಯನ್ನು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಹಿಸಿಕೊಂಡಿದ್ದಾರೆ.

ತಂದೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಸದ ಬಿ.ವೈ.ರಾಘವೇಂದ್ರ ಅವರು ಟೊಂಕಕಟ್ಟಿ ನಿಂತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ↘ 13

1 ಲಕ್ಷ ಕಾರ್ಯಕ್ರಮದ ಪ್ರಧಾನ ವೇದಿಕೆಯಲ್ಲಿ ಒಂದು ಲಕ್ಷ ಆಸನ ವ್ಯವಸ್ಥೆ	**10 ಲಕ್ಷ** ಕಾರ್ಯಕ್ರಮಕ್ಕೆ ಭಾಗಿಯಾಗುವ ಅಭಿಮಾನಿಗಳ ಸಂಖ್ಯೆ 10 ಲಕ್ಷ	**250** ಊಟದ ಸಿದ್ಧತೆಗಾಗಿ ಬಾಣಸಿಗರು
200 ಇಷ್ಟು ಮಂದಿ ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿ	**112** ಕಾರ್ಯಕ್ರಮಕ್ಕಾಗಿ ಇಷ್ಟು ಅಡಿ ಉದ್ದದ ವೇದಿಕೆ ಸಿದ್ಧ	**2500** ಭದ್ರತೆಗಾಗಿ ಪೊಲೀಸರ ನಿಯೋಜನೆ

ಬಿಎಸ್‌ವೈ ಕಾರು ಪ್ರದರ್ಶನ

ದಶಕಗಳ ಹಿಂದೆ ಪಕ್ಷ ಕಟ್ಟುವಾಗ ಬಿಎಸ್‌ವೈ ಅವರು ರಾಜ್ಯಪ್ರವಾಸಕ್ಕೆ ಬಳಸುತ್ತಿದ್ದ ಅಂಬಾಸಿಡರ್‌ಕಾರನ್ನು ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಪ್ರದರ್ಶಿಸಲಾಗಿದೆ.

24 ತಮಟೆಗಳ ಬೃಹತ್ ಹಾರ

ಶುಕ್ರವಾರ ಚಿತ್ರದುರ್ಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುರಪ್ರವೇಶ ವೇಳೆ ಮಾದಿಗ ಸಮುದಾಯದ ಮುಖಂಡರು 40 ಅಡಿ ಎತ್ತರದ 24 ತಮಟೆಗಳಿದ್ದ ಹಾರ ಹಾಕಿದರು

ಪುದುಚೇರಿ ಸಿಎಂ ಆಗಿ ರಂಗಸ್ವಾಮಿ 13ಕ್ಕೆ ಪ್ರಮಾಣ

ಪುದುಚೇರಿ: ಪುದುಚೇರಿಯಲ್ಲಿ ಎನ್‌ಡಿಎ ಕೂಟದ ಎಐಎನ್‌ಆರ್‌ಸಿ ಪಕ್ಷದ ನಾಯಕ ರಂಗಸಾಮಿ ಶಾಸಕಾಂಗ ಪಕ್ಷದ ನಾಯಕನಾಗಿ ಪುನಾರಾಯ್ಕೆ ಆಗಿದ್ದಾರೆ. ಮೇ13ರಂದು ರಂಗಸಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ವಿವರ ↘ 9

ತೆಲಂಗಾಣ ಶಾಲೆಗಾಗಿ 800 ವರ್ಷ ಹಳೆಯ ಶಿವ ದೇಗುಲ ಧ್ವಂಸ

ವಾರಂಗಲ್: ಸರ್ಕಾರಿ ಶಾಲೆಯ ನಿರ್ಮಾಣಕ್ಕಾಗಿ ಕಾಕತಿಯ ಕಾಲದ 800 ವರ್ಷ ಪುರಾತನ ಶಿವನ ದೇಗುಲವೊಂದನ್ನು ಇಲ್ಲಿನ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಧ್ವಂಸಗೊಳಿಸಲಾಗಿದೆ. ಇದಕ್ಕೆ ಸ್ಥಳೀಯರ ಭಾರೀ ಆಕ್ರೋಶ. ವಿವರ ↘ 9

ಮಧ್ಯಪ್ರಾಚ್ಯ ಬಿಕ್ಕಟ್ಟು: ತೈಲ ಕಂಪನಿಗಳಿಗೆ 30000 ಕೋಟಿ ನಷ್ಟ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷದ ಬಳಿಕ ಕಚ್ಚಾತೈಲದ ಬೆಲೆ ಏರಿಕೆಯಾದರೂ ಸ್ಥಳೀಯವಾಗಿ ದರ ಏರಿಸದ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಮಾರ್ಚ್ ಬಳಿಕ 30000 ಕೋಟಿ ರು.ನಷ್ಟು ಭಾರೀ ನಷ್ಟ. ವಿವರ ↘ 9

ಮೇ 15ರ ಒಳಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಂಭವ

ನವದೆಹಲಿ: ಕಚ್ಚಾತೈಲ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇ15ರೊಳಗೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲಿದೆ ಎನ್ನಲಾಗಿದೆ. ಯುದ್ಧಾರಂಭದ ವೇಳೆ ಬ್ಯಾರೆಲ್‌ಗೆ 70 ಡಾಲರ್ ಇದ್ದ ಕಚ್ಚಾತೈಲ ಬೆಲೆ ಈಗ 110 ಡಾಲರ್‌ದಾಟಿದೆ. ವಿವರ ↘ 10

ಶೃಂಗೇರಿ ಅಂಚೆ ಮರುಮತ ಎಣಿಕೆ: ಕಾಂಗ್ರೆಸ್ ಸುಪ್ರೀಂಗೆ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಫಲಿತಾಂಶದ ವಿರುದ್ಧ ಇದೀಗ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದಾರೆ. ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ ಬರುವ ಸಾಧ್ಯತೆ ಇದೆ. ವಿವರ ↘ 6

ವಿಜಯ್‌ಕ್ಕೆ 118 ಸಮಸ್ಯೆ!

3ನೇ ಬಾರಿ ಗೌರ್ನರ್ ಭೇಟಿಯಾದ ವಿಜಯ್ | ಬಹುಮತಕ್ಕೆ 2 ಕೊರತೆ
ಇಂದೂ ಪ್ರಮಾಣವಚನ ಸ್ವೀಕಾರ ಇಲ್ಲ | ತಮಿಳುನಾಡಿನಲ್ಲಿ ಹೈಡ್ರಾಮಾ

• **ಪಿಟಿಐ** ಚೆನ್ನೈ

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್‌ಗೆ ತಮಿಳುನಾಡಿನ ಮುಖ್ಯಮಂತ್ರಿ ಆಗುವ ಯೋಗ ಇನ್ನೂ ತೂಗುಯ್ಯಾಲೆಯಲ್ಲಿದೆ. ಬಹುಮತಕ್ಕೆ ಬೇಕಾದ 118 ಶಾಸಕರ ಪಟ್ಟಿಯನ್ನು ಸಲ್ಲಿಸಲು ಪುನಃ ವಿಜಯ್ ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶನಿವಾರ ಅವರು ಪ್ರಮಾಣ ವಚನ ಸ್ವೀಕರಿಸುವುದು ಅನುಮಾನವಾಗಿದೆ.

ಶುಕ್ರವಾರ ಸಂಜೆ ವಿಜಯ್ 3ನೇ ಬಾರಿಗೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ರನ್ನು ಭೇಟಿ ಮಾಡಿ ಶಾಸಕರ ಬೆಂಬಲ ಪತ್ರ ಸಲ್ಲಿಸಿದರು. ಬಳಿಕ ಶನಿವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇತ್ತು.

ಆದರೆ ನಾಟಕೀಯ ವಿದ್ಯಮಾನದಲ್ಲಿ, ವಿಜಯ್ ಅವರು ಅಗತ್ಯ ಬಹುಮತಕ್ಕೆ ಬೇಕಾದ 118ರ ಬದಲು ಕೇವಲ 116 ಶಾಸಕರ ಬೆಂಬಲ ಪತ್ರ ಸಲ್ಲಿಸಿದ್ದು, ಇನ್ನೂ 2 ಸ್ಥಾನಗಳ ಕೊರತೆ ಎದುರಿಸುತ್ತಿದ್ದಾರೆ ಎಂದು ಗೊತ್ತಾಗಿದೆ. ಹೀಗಾಗಿ ಅವರನ್ನು ಸರ್ಕಾರ ರಚನೆಗೆ ಆಹ್ವಾನಿಸಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಡಿಸಿಎಂ ಸ್ಥಾನ ಕೋರಿದ ವಿಸಿಕೆ: 234 ಸ್ಥಾನಗಳ ಪೈಕಿ 108 ಸ್ಥಾನ ಗೆದ್ದಿರುವ ಟಿವಿಕೆಗೆ ಬಹುಮತಕ್ಕೆ 118 ಸ್ಥಾನದ ಅಗತ್ಯವಿತ್ತು. ಕಾಂಗ್ರೆಸ್‌ನ 5 ಶಾಸಕರು 3 ದಿನ ಹಿಂದೆ ಟಿವಿಕೆ ಬೆಂಬಲಿಸಿದ್ದರು. ಈ ಮೂಲಕ ಅವರ ಬಲ 112ಕ್ಕೇರಿತ್ತು. ↘ 13



- ಟಿವಿಕೆಯ 107, ಕಾಂಗ್ರೆಸ್‌ನ 5, ಎಡಪಕ್ಷಗಳ 4 ಸೇರಿ ಟಿವಿಕೆ ಬಲ 116ಕ್ಕೆ ಏರಿಕೆ
- ಆದರೆ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ವಿಸಿಕೆಯಿಂದ ಇನ್ನೂ ಬೆಂಬಲ ಪ್ರಕಟ ಇಲ್ಲ
- ಹೀಗಾಗಿ ಶುಕ್ರವಾರ ಗೌರ್ನರ್ ಭೇಟಿ ವೇಳೆ 118 ಹೆಸರು ಸಲ್ಲಿಕೆಗೆ ವಿಜಯ್ ವಿಫಲ
- ಪರಿಣಾಮ ಸರ್ಕಾರ ರಚನೆಗೆ ವಿಜಯ್‌ಗೆ ಅನುಮತಿ ನೀಡಲು ಗೌರ್ನರ್ ನಕಾರ
- ಹೀಗಾಗಿ ಶನಿವಾರ ಶಪಥ ಇಲ್ಲ

ಕಾಂಗ್ರೆಸ್ಸಿನ ಎಲ್ಲಾ ಐವರು ಶಾಸಕರು ಬೆಂಗಳೂರಿಗೆ

ಚೆನ್ನೈ: ತಮಿಳುನಾಡು ಸರ್ಕಾರ ರಚನೆ ಕಸರತ್ತು ರಾಜಕೀಯ ಈಗ ಕರ್ನಾಟಕಕ್ಕೂ ಪ್ರವೇಶಿಸಿದೆ. ವಿಜಯ್ ಅವರ ಟಿವಿಕೆಗೆ ಬೆಂಬಲ ಪ್ರಕಟಿಸಿರುವ ಎಲ್ಲ 5 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಕುದುರೆ ವ್ಯಾಪಾರ ತಪ್ಪಿಸಲು ಅವರನ್ನು ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್‌ಬೆಂಗಳೂರಿಗೆ ಕರೆಸಿಕೊಂಡು ರೆಸಾರ್ಟ್ ಒಂದರಲ್ಲಿ ಆಶ್ರಯ ಒದಗಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ರಾಜ್ಯಪಾಲರೇಕೆ ವಿಜಯ್‌ಗೆ ಆಹ್ವಾನ ಕೊಡುತ್ತಿಲ್ಲ?

ಚೆನ್ನೈ: ಏಕೈಕ ದೊಡ್ಡ ಪಕ್ಷಕ್ಕೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಬೇಕು ಎಂಬ ನಿಯಮ ಇದೆ. ಇಲ್ಲಿ ವಿಜಯ್ ಮೊದಲು ಸರ್ಕಾರ ರಚನೆಗೆ ಹಕ್ಕು ಮಂಡಿಸುವಾಗ ತಮ್ಮದು 'ಏಕೈಕ ದೊಡ್ಡ ಪಕ್ಷ' ಎಂದು ಹೇಳಿ 108 ಶಾಸಕರ ಬೆಂಬಲ ಪತ್ರ ಕೊಟ್ಟಿದ್ದರೆ ಸಾಕಿತ್ತು.

ಅದನ್ನು ರಾಜ್ಯಪಾಲರು ಮನ್ನಿಸುವ ಸಾಧ್ಯತೆಯೂ ಇತ್ತು ಎಂದು ತಜ್ಞರು ಹೇಳಿದ್ದಾರೆ. 'ಆದರೆ ಅವರು ಕಾಂಗ್ರೆಸ್‌ನ 5 ಶಾಸಕರ ಬೆಂಬಲ ಸೇರಿ 112 ಶಾಸಕರ ಬೆಂಬಲ ಪತ್ರ ನೀಡಿದರು. ಇದು 'ಮೈತ್ರಿ ಸರ್ಕಾರ ರಚನೆಯ ಹಕ್ಕು ಮಂಡನೆ' ಎಂದು ರಾಜ್ಯಪಾಲರು ಭಾವಿಸಿದರು. ಹೀಗಾಗಿ ಅವರು 'ಮೈತ್ರಿ ಸರ್ಕಾರ ರಚನೆಗೆ 118 ಶಾಸಕರ ಬೆಂಬಲ ಬೇಕು' ಎಂದು ವಿಜಯ್‌ರನ್ನು ವಾಪಸು ಕಳಿಸಿದರು' ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ಸಿಂದ ನಮ್ಮನ್ನು ದೂರದಲ್ಲಿ ಕೂರಿಸಿ: ಸಂಸತ್‌ಗೆ ಡಿಎಂಕೆ

ಸ್ಪೀಕರ್‌ಗೆ ಕನಿಮೋಳಿಯಿಂದ ಪತ್ರ
ಇಂಡಿ ಕೂಟಕ್ಕೂ ವಿದಾಯ ಸಂಭವ

ಚೆನ್ನೈ: ಟಿವಿಕೆ ಜತೆ ಕಾಂಗ್ರೆಸ್ ಪಕ್ಷದ ಮೈತ್ರಿ ಬಹುಕಾಲದ ಮಿತ್ರ ಡಿಎಂಕೆಯನ್ನು ಸಿಟ್ಟಿಗೆಬ್ಬಿಸಿದ್ದು ರಾಷ್ಟ್ರದಲ್ಲೇ ಮೈತ್ರಿ ಕಡಿತಕ್ಕೆ ಮುಂದಾದಂತಿದೆ. ಇದರ ಮೊದಲ ಸಂಕೇತವಾಗಿ ಗುರುವಾರ ನಡೆದ ಡಿಎಂಕೆ ಸಭೆಯಲ್ಲಿ ಕಾಂಗ್ರೆಸ್‌ವಿರುದ್ಧಆಕ್ರೋಶವ್ಯಕ್ತಪಡಿಸಲಾಗಿದೆ. ಇನ್ನೊಂದು ಕಡೆ, 'ಲೋಕಸಭೆಯಲ್ಲಿಕಾಂಗ್ರೆಸ್ ಜತೆ ಇನ್ನು ನಾವು ಕೂರಲ್ಲ. ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿ' ಎಂದು ಸದನದ ಸ್ಪೀಕರ್‌ಗೆ ಡಿಎಂಕೆ ಸಂಸದೆ ಕನಿಮೋಳಿ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜತೆ ಡಿಎಂಕೆ ಮೈತ್ರಿ ಕಡಿದುಕೊಂಡರೆ ವಿಪಕ್ಷಗಳ ಇಂಡಿಯಾ ಕೂಟದಿಂದ ಕೂಡ ಅದು ಹೊರಬಂದಂತೆ ಎನ್ನಲಾಗುತ್ತಿದೆ.



ಸ್ಟಾಲಿನ್‌ಗೆ ಬೇಸರ: ಕಾಂಗ್ರೆಸ್ ನಡೆ ಬಗ್ಗೆ ಮಾತನಾಡಿದ ಡಿಎಂಕೆ ನಾಯಕರೊಬ್ಬರು, ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ತೀವ್ರ ಬೇಸರಗೊಂಡಿದ್ದಾರೆ ಎಂದಿದ್ದಾರೆ. 'ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು, ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕಾಗಿ ಅವರನ್ನು ನೀವು (ರಾಹುಲ್ ಗಾಂಧಿ) ದೇಶದ್ರೋಹಿ ಎಂದು ಕರೆದಿದ್ದೀರಿ. ↘ 13

ಡಿಎಂಕೆಗೇಕೆ ಸಿಟ್ಟು?

- ಹಲವು ವರ್ಷಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಹೊಂದಿದ್ದ ಡಿಎಂಕೆ
- ಆದರೆ ತ.ನಾಡು ಚುನಾವಣೆ ಬಳಿಕ ವಿಜಯ್‌ರ ಟಿವಿಕೆ ಪಕ್ಷ ಬೆಂಬಲಿಸಿದ್ದ ಕಾಂಗ್ರೆಸ್
- ಕಾಂಗ್ರೆಸ್‌ನ ಈ ನಡೆ ಬಗ್ಗೆ ಡಿಎಂಕೆ ಮೈತ್ರಿಕೂಟದ ಸಭೆಯಲ್ಲಿ ಸಿಎಂ ಸ್ಟಾಲಿನ್ ಕಿಡಿ
- ಕಷ್ಟದ ಸಮಯದಲ್ಲಿ ಹಲವು ಬಾರಿ ಬೆಂಬಲಿಸಿದ್ದರೂ ಇದೀಗ ಕಾಂಗ್ರೆಸ್ ಕೈಕೊಟ್ಟ ಆರೋಪ
- ಹೀಗಾಗಿ ಲೋಕಸಭೇಲಿ ಪ್ರತ್ಯೇಕ ಸ್ಥಾನಕ್ಕಾಗಿ ಸ್ಪೀಕರ್ ಡಿಎಂಕೆ ನಾಯಕರ ಮನವಿ
- ಶೀಘ್ರವೇ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟಕ್ಕೂ ಡಿಎಂಕೆ ವಿದಾಯ ಹೇಳುವ ಸಂಭವ

ರಾಜಕೀಯ ಶಕ್ತಿ ಬಳಸಿ ಐಪಿಎಲ್ ಶಿಫ್ಟ್: ಡಿಕೆಶಿ

ಬಿಸಿಸಿಐನ ಉಚಿತ ಟಿಕೆಟ್ ವಾದ ಬೋಗಸ್
ಗುಜರಾತ್ ಲಾಭಕ್ಕಾಗಿ ಫೈನಲ್ ಸ್ಥಳ ಬದಲು

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್‌ಗೆ ಸ್ಥಳಾಂತರಿಸಿರುವ ವಿಚಾರದಲ್ಲಿ ಬಿಸಿಸಿಐ ಸುಳ್ಳು ಹೇಳುತ್ತಿದೆ. ರಾಜಕೀಯ ಪ್ರಭಾವ ಬಳಸಿ ಫೈನಲ್ ಪಂದ್ಯ ಸ್ಥಳಾಂತರಿಸಿದ್ದು ಗುಜರಾತ್‌ನ ಲಾಭಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್ ನೀಡುತ್ತಿದ್ದರು ಎಂದು ಹೇಳಿದ್ದಾರೆ. ವಿವರ ↘ 6



ರಾಜ್ಯ ಸರ್ಕಾರಕ್ಕಾಗಿ 1650 ಐಪಿಎಲ್ ಟಿಕೆಟ್ ಬೇಡಿಕೆ?

ಉಳಿದ ಟಿಕೆಟ್ ರಿಯಾಯಿತಿ ದರಕ್ಕೆ ಕೋರಿಕೆ
10000 ಎಕ್ಸ್ಟ್ರಾ ಟಿಕೆಟ್ ಬಗ್ಗೆ ಬಿಸಿಸಿಐ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಬಿಸಿಸಿಐ ಬಳಿ ಬೇಡಿಕೆ ಇಟ್ಟಿದ್ದ ಐಪಿಎಲ್ ಫೈನಲ್‌ನ 10000 ಹೆಚ್ಚುವರಿ ಟಿಕೆಟ್ ಪೈಕಿ ಶಾಸಕರು, ಸರ್ಕಾರ, ತಜ್ಞರ ಸಮಿತಿಗೆ ಕೊಡಬೇಕಿದ್ದಿದ್ದು 1650 ಉಚಿತ ಟಿಕೆಟ್. ಉಳಿದ ಟಿಕೆಟ್‌ಗಳನ್ನು ಕ್ಲಬ್‌ಗಳಿಗೆ, ಅವರ ಕುಟುಂಬ ಸದಸ್ಯರಿಗೆನೀಡಲುರಿಯಾಯಿತಿ ದರದಲ್ಲಿ ನೀಡುವಂತೆ ರಾಜ್ಯ ಕ್ರಿಕೆಟ್ ಸಂಸ್ಥೆ ಮನವಿ ಮಾಡಿತ್ತು ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ವಿವರ ↘ 6



ಪ.ಬಂಗಾಳಕ್ಕೆ ಸುವೇಂದು ಮೊದಲ ಬಿಜೆಪಿ ಸಿಎಂ

ದೀದಿ ಸೋಲಿಸಿದವಗೆ ಗಾದಿ: ಇಂದು ಪ್ರಮಾಣ
ಮೋದಿ, ಶಾ ಭಾಗಿ | ಮಹಿಳೆ ಸೇರಿ 2 ಡಿಸಿಎಂ?

ಕೋಲ್ಕತಾ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಇತರರು ಭಾಗಿಯಾಗ ಲಿದ್ದಾರೆ. ವಿವರ ↘ 9




ವಂಚನೆ ದಾಳಿ ಸ್ಥಳದಲ್ಲಿದ್ದ ಮಾಹಿತಿ ಮೂಲಕ ಬಹಿರಂಗ

ಸಿಂದೂರ ವೇಳೆ ಪಾಕ್‌ಗೆ ನೆರವು: ಮೊದಲ ಬಾರಿ ಚೀನಾ ಒಪ್ಪಿಗೆ

ಪಾಕ್ ದಾಳಿ ಮಾಡುವಾಗ ಸ್ಥಳದಲ್ಲಿದ್ದ ಚೀನೀ ತಂತ್ರಜ್ಞ

ನವದೆಹಲಿ: ಕಳೆದ ವರ್ಷ ಭಾರತ ನಡೆಸಿದ 'ಆಪರೇಷನ್ ಸಿಂದೂರ' ವೇಳೆ ಪಾಕಿಸ್ತಾನಕ್ಕೆ ತಾಂತ್ರಿಕ ನೆರವು ನೀಡಿದ್ದಾಗಿ ಮೊದಲ ಬಾರಿಗೆ ಚೀನಾ ಒಪ್ಪಿಕೊಂಡಿದೆ. ಚೀನಾದ ಸರ್ಕಾರಿ ಟೀವಿ ವಾಹಿನಿ 'ಸಿಸಿಟೀವಿ', ಚೀನಾದ ವಾಯುಯಾನ ಉದ್ಯಮ ನಿಗಮ (ಎವಿಐಸಿ) ಮತ್ತು ಸಂಶೋಧನಾ ಸಂಸ್ಥೆಯ ಎಂಜಿನಿಯರ್‌ಗಳ ಜತೆ ನಡೆಸಿದ ಸಂದರ್ಶನಗಳನ್ನು ಪ್ರಸಾರ ಮಾಡಿದ್ದು ಅದರಲ್ಲಿ, 4 ದಿನಗಳ ಯುದ್ಧದ ವೇಳೆ ಪಾಕಿಸ್ತಾನಿ ಸಿಬ್ಬಂದಿ ಜತೆ ಕೆಲಸ ಮಾಡಿದ ಬಗ್ಗೆ ಎಂಜಿನಿಯರ್‌ಜಾಂಗ್ ಹೆಂಗ್ ಮಾತನಾಡಿದ್ದಾರೆ.

'ನಾವು ಸಪೋರ್ಟ್ ಬೇಸ್‌ನಲ್ಲಿ ನಿರಂತರವಾಗಿ ಫೈಟರ್ ಜೆಟ್‌ಗಳ ಘರ್ಜನೆ ವಾಯುದಾಳಿಯ ಸೈರನ್‌ಗಳು ಮೊಳಗುವುದನ್ನು ಕೇಳಿದ್ದೇವೆ' ಎಂದಿದ್ದಾರೆ. ↘ 13



ಚೀನಾ ತಂತ್ರಜ್ಞ ಹೇಳಿದ್ದು

- ಚೀನಾದ ಸುದ್ದಿವಾಹಿನಿಯಲ್ಲಿ ಚೀನಾ ವೈಮಾನಿಕ ತಂತ್ರಜ್ಞರ ಸಂದರ್ಶನ ಪ್ರಸಾರ
- ಸಂದರ್ಶನದಲ್ಲಿ ಭಾರತದ ದಾಳಿಗೆ ತುತ್ತಾದ ಪಾಕ್ ಪ್ರದೇಶದಲ್ಲಿ ಇದ್ದ ಬಗ್ಗೆ ಸುಳಿವು
- ಸಪೋರ್ಟ್ ಬೇಸ್‌ನಲ್ಲಿ ಯುದ್ಧ ವಿಮಾನಗಳ ಭಾರೀ ಸದ್ದು ಕೇಳುತ್ತಿತ್ತೆಂದ ತಂತ್ರಜ್ಞ
- ಅಲ್ಲಿನ ಬೆಳವಣಿಗೆಯಿಂದ ದೈಹಿಕ, ಮಾನಸಿಕವಾಗಿ ಆಯಾಸದ ಬಗ್ಗೆ ಮಾಹಿತಿ
- ಇದು ಯುದ್ಧದ ವೇಳೆ ಪಾಕ್‌ಗೆ ಚೀನಾ ನೆರವು ನೀಡಿದ್ದಕ್ಕೆ ಸಾಕ್ಷ್ಯ ಎಂಬ ವಿಶ್ಲೇಷಣೆ

ಎಚ್ಚರಿಕೆ ವಿವಿಧ ಸಂಘಟನೆಗಳ ಜೊತೆ ಸಿಎಂ, ಡಿಸಿಎಂ ಸಭೆ


ಬಂಗಾಳ ಬೆನ್ನಲ್ಲೇ ರಾಜ್ಯದಲ್ಲೂ ಮತಪಟ್ಟಿ ಪರಿಷ್ಕರಣೆ ಅಲರ್ಟ್

ಮುನ್ನೆಚ್ಚರಿಕೆಗೆ ಸರ್ಕಾರಕ್ಕೆ ಸಂಘಟನೆಗಳಿಂದ ಮನವಿ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ (ಎಸ್‌ಐಆರ್) ಉಂಟಾಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ್ದು, ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಅರ್ಹರ ಮತದಾನದ ಹಕ್ಕು ಸಂರಕ್ಷಿಸಬೇಕು ಎಂದು ಚರ್ಚಿಸಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೇರಿ ಪ್ರಮುಖ ಸಚಿವರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ↘ 13



ಎಸ್‌ಐಆರ್‌ಗೆ ಆಕ್ಷೇಪ

- ಪ.ಬಂಗಾಳದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ
- ರಾಜ್ಯದಲ್ಲೂ ಪರಿಷ್ಕರಣೆಗೆ ಪೂರ್ವ ಪ್ರಕ್ರಿಯೆಗಳಿಗೆ ಚುನಾವಣಾ ಆಯೋಗದ ಸಿದ್ಧತೆ ಶುರು
- ಈ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ಜೊತೆಗೆ ವಿವಿಧ ಸಂಘಟನೆಗಳಿಂದ ಸಮಾಲೋಚನೆ
- ರಾಜ್ಯದಲ್ಲಿ ಪರಿಷ್ಕರಣೆ ತಡೆ ಇಲ್ಲವೇ ಪ್ರಕ್ರಿಯೆ ಮೇಲೆ ತೀವ್ರ ನಿಗಾಕ್ಕೆ ಸರ್ಕಾರಕ್ಕೆ ಮನವಿ
- ಶಾಸಕರ ಜೊತೆಗೆ ಚರ್ಚಿಸಿ ಮತ್ತೊಮ್ಮೆ ನಿಮ್ಮೊಂದಿಗೆ ಸಮಾಲೋಚಿಸುವೆ: ಸಭೆಗೆ ಸಿಎಂ

ಹೋರ್ಮುಜ್‌ನಲ್ಲಿ ಇರಾನ್, ಅಮೆರಿಕ ಪರಸ್ಪರ ಗುಂಡೇಟು

ಕದನ ವಿರಾಮ ನಡುವೆ ಹಡಗಿನ ಮೇಲೆ ದಾಳಿ
ಇರಾನಿಂದ ಕ್ಷಿಪಣಿ ದಾಳಿ: ಯುಎಇ ಆರೋಪ

ವಾಷಿಂಗ್ಟನ್: ಕದನ ವಿರಾಮದ ನಡುವೆಯೇ ಇರಾನ್ ಮತ್ತು ಅಮೆರಿಕದ ಪಡೆಗಳು ಗುರುವಾರ ರಾತ್ರಿ ಹಾಗೂ ಶುಕ್ರವಾರ ಸಂಜೆ 2 ಬಾರಿ ಹೋರ್ಮುಜ್ ಜಲಸಂಧಿಯಲ್ಲಿ ಪರಸ್ಪರರ ಮೇಲೆ ದಾಳಿ ನಡೆಸಿದ್ದು, ಮತ್ತೊಮ್ಮೆ ಯುದ್ಧಾತಂಕ ಸೃಷ್ಟಿಸಿದೆ. ಈ ದಾಳಿಗೆ ಇರಾನ್ ಮತ್ತು ಅಮೆರಿಕ ಪರಸ್ಪರರ ಮೇಲೆ ಆರೋಪ– ಪ್ರತ್ಯಾರೋಪ ಮಾಡಿವೆ. ಇಷ್ಟಾದರೂ ಜಲಸಂಧಿಯಲ್ಲಿ ಕದನ ವಿರಾಮ ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ↘ 13



ಏನು ನಡೆಯಿತು?

- ಸದ್ಯ ಅಮೆರಿಕ– ಇರಾನ್ ನಡುವೆ ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಜಾರಿಯಲ್ಲಿ
- ಗುರುವಾರ, ಶುಕ್ರವಾರ ಹೋರ್ಮುಜ್ ಜಲಸಂಧಿಯಲ್ಲಿ ಪರಸ್ಪರರ ಹಡುಗುಗಳ ಮೇಲೆ ಗುಂಡಿನ ದಾಳಿ
- ಪರಸ್ಪರ ಮೇಲೆ ದಾಳಿ ಬಗ್ಗೆ ಅಮೆರಿಕ, ಇರಾನ್‌ನಿಂದ ಆರೋಪ, ಪ್ರತ್ಯಾರೋಪ
- ನಮ್ಮ ಮೇಲೆ ಇರಾನ್‌ನಿಂದ ಡ್ರೋನ್, ಕ್ಷಿಪಣಿ ದಾಳಿ: ಯುಎಇನಿಂದ ಆರೋಪ

Kannada Prabha • Daily • Saturday • 09.05.2026 • Volume 60 • Issue 128 • Pages 14+12 • Price ₹7 Belagavi

ಕನ್ನಡಪ್ರಭ

ನೇರ.ದಿಟ್ಟ.ನಿರಂತರ

ಇಂದು ಅಭಿಮಾನೋತ್ಸವ | ಚಿತ್ರದುರ್ಗಕ್ಕೆ ಮಾಜಿ ಸಿಎಂ ಪ್ರವೇಶ

ಬಿಎಸ್‌ವೈಗೆ ಅದ್ದೂರಿ ಸ್ವಾಗತ

ಪೂರ್ಣಕುಂಭ ಹೊತ್ತು, ಕೈಯಲ್ಲಿ ಒನಕೆ ಹಿಡಿದು ಸ್ತ್ರೀಯರಿಂದ ಸಂಭ್ರಮ
'ಮಿನಿ ದಸರಾ' ಮಾದರಿಯಲ್ಲಿ ಕರುನಾಡಿನ ಜಾನಪದ ನೃತ್ಯಗಳ ವೈಭವ
ಸೇಬು, ತಮಟೆ ಹಾರ ಹಾಕಿ, ಹೂವುಮಳೆ ಸುರಿಸಿ ಬಿಎಸ್‌ವೈ ಮೆರವಣಿಗೆ

• **ಕನ್ನಡಪ್ರಭ ವಾರ್ತೆ** ಚಿತ್ರದುರ್ಗ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಜೀವನಕ್ಕೆ ಐವತ್ತು ವರ್ಷ ಸಂದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿರುವ 'ಬಿಎಸ್‌ವೈ ಅಭಿಮಾನೋತ್ಸವ'ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಅವರು ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿದಾಗ ಕೋಟೆ ನಾಡಿನ ಜನ ಅದ್ದೂರಿಯಾಗಿ ಸ್ವಾಗತ ಕೋರಿದರು. 'ಮಿನಿ ದಸರಾ' ಮಾದರಿಯಲ್ಲಿ ಮೆರವಣಿಗೆ ಮಾಡಿದ್ದು ವಿಶೇಷವಾಗಿತ್ತು.

ಬಿಎಸ್‌ವೈ ಅದ್ದೂರಿ ಪುರಪ್ರವೇಶ: ಸಂಜೆ ನಾಲ್ಕು ಗಂಟೆಗೆ ಯಡಿಯೂರಪ್ಪ ಚಿತ್ರದುರ್ಗ ಪುರಪ್ರವೇಶ ಮಾಡಬೇಕಿತ್ತು. ಆದರೆ ಬಿಎಸ್‌ವೈ ಆಗಮನ ಆದಾಗ ಸೂರ್ಯ ನಿಧಾನವಾಗಿ ಮೋಡದಿಂದ ಮರೆಯಾಗುತ್ತಿದ್ದ. ಇದೇ ಗೋಧೂಳಿ ಸಮಯದಲ್ಲಿ ನೇರವಾಗಿ ಪುಷ್ಪಾಲಂಕೃತ ವಾಹನ ಏರಿದ ಯಡಿಯೂರಪ್ಪ ಅವರು ನೆರೆದಿದ್ದ ಅಭಿಮಾನಿ ಸಮೂಹದತ್ತ ಕೈ ಬೀಸಿದರು. ರಾಜಕೀಯ ನಾಯಕರು ಹಾಗೂ ರೈತರು ಗಾಳಿಯಲ್ಲಿ ಹಸಿರು ಶಾಲು ಬೀಸಿ ಯಡಿಯೂರಪ್ಪ ಅವರ ರೈತ ಪರ ಹೋರಾಟದ ನೆನಪು ಮಾಡಿದರು. ಸಾವಿರಕ್ಕೂ ಹೆಚ್ಚು ಮಂದಿ ಕೈಯಲ್ಲಿ ನೇಗಿಲು ಎತ್ತಿ ಹಿಡಿದು ಮೆರವಣಿಗೆಗೆ ಒಕ್ಕಲುತನದ ಸ್ಪರ್ಶ ನೀಡಿದರು. ಕ್ರೇನ್ ಸಹಾಯದಿಂದ ಬಿಎಸ್‌ವೈ ಅವರ ಮೇಲೆ ಹೂ ಮಳೆಗರೆಯಲಾಯಿತು.

ಯಡಿಯೂರಪ್ಪ ಅವರು ಪುಷ್ಪಾಲಂಕೃತ ಸಾರೋಟ್‌ನಲ್ಲಿ ಸಾಗಬೇಕಿತ್ತು. ಆದರೆ ಅವರ ಜೊತೆಗೆ ಬಹಳಷ್ಟು ನಾಯಕರು ಸಾಗುವುದು ಕಷ್ಟವೆಂಬ ಕಾರಣಕ್ಕೆ ವಾಹನವೊಂದಕ್ಕೆ ಪುಷ್ಪಾಲಂಕಾರ ಮಾಡಿ ಅದರಲ್ಲಿ ಬಿಎಸ್‌ವೈ ಅವರ ಮೆರಣಿಗೆ ನಡೆಸಲಾಯಿತು.

↘ 13



ಶುಕ್ರವಾರ ಚಿತ್ರದುರ್ಗ ನಗರ ಪ್ರವೇಶಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಅದ್ದೂರಿ ಸ್ವಾಗತ



ಗರಿಷ್ಠ 37°c | ಕನಿಷ್ಠ 23°c

ಸುದ್ದಿ ಸಿಂಚನ

ಸಾಕು ನಾಯಿ ಸಾವು: ವೃದ್ಧ ದಂಪತಿ ಮೇಲೆ ಹಲ್ಲೆ

ಬೆಳಗಾವಿ: ಸಾಕು ನಾಯಿಯ ಸಾವು ವಿಚಾರಕ್ಕೆ ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಕಲ್ಮೇಶ್ವರ ನಗರದಲ್ಲಿ ನಡೆದಿದೆ. ಗಾಯಯಗೊಂಡ ದಂಪತಿ ನ್ಯಾಯಕ್ಕಾಗಿ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದ್ದಾರೆ. ಶಾಂತಾ ರಜಾಯಿ, ಭೈರು ರಜಾಯಿ ದಂಪತಿ ಮೇಲೆ ಪಕ್ಕದ ಸುಗಂಧ ಲಾಡ್, ಅವರ ಪುತ್ರ ನಂದು ಲಾಡ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಾಕು ನಾಯಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಾಯಿಯನ್ನು ನೀವೇ ಕೊಂದಿದ್ದೀರಾ ಎಂದು ಆರೋಪಿಸಿ ಜಗಳ ತೆಗೆದು ಬಳಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ವೇಳೆ ಶಾಂತಾ ರಜಾಯಿ ಕೈಮುರಿದಿದೆ. ಭೈರು ರಜಾಯಿ ತಲೆಗೆ ಪೆಟ್ಟು ಬಿದ್ದಿದೆ. ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿ ಬಸವರಾಜ ಕುರಿಹುಲಿ

ಬೆಳಗಾವಿ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿ ಬಸವರಾಜ.ವೈ.ಕುರಿಹುಲಿ ಕರ್ತವ್ಯ ಪ್ರಭಾರ ಅಧಿಕಾರವನ್ನು ಸ್ವೀಕರಿಸಿದರು.



ಈ ಹುದ್ದೆಗೆ ಸಂಬಂಧಿಸಿದ ಸರ್ಕಾರಿ, ಅರೆ ಸರ್ಕಾರಿ ಪತ್ರವ್ಯವಹಾರಗಳನ್ನು ಇನ್ನು ಮುಂದೆ ಬಸವರಾಜ ಕುರಿಹುಲಿ ಹೆಸರಿನಲ್ಲಿ ನಡೆಸುವಂತೆ ತಿಳಿಸಲಾಗಿದೆ. ಕಚೇರಿ ವಿಳಾಸ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಸುವರ್ಣ ವಿಧಾನಸೌಧ, 2ನೇ ಮಹಡಿ, ಕೊಠಡಿ ಸಂಖ್ಯೆ 204, 205 ಮತ್ತು 206, ಹಲಗಾ, ಬೆಳಗಾವಿ. ದೂ.0831-2407247, ಮೊಬೈಲ್: 9739239274, ಇ-ಮೇಲ್: jobcmbelgavi@gmail.com ಸಂಬಂಧಿತ ಇಲಾಖೆಗಳು ಹಾಗೂ ಸಾರ್ವಜನಿಕರು ಮೇಲ್ಕಂಡ ವಿಳಾಸದ ಮೂಲಕ ನಡೆಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದಿನಿಂದ ಬೆಟಗೇರಿ ಬೀರಸಿದ್ದೇಶ್ವರ ಜಾತ್ರೆ

ಗೋಕಾಕ: ತಾಲೂಕಿನ ಬೆಟಗೇರಿಯ ಬೀರಸಿದ್ದೇಶ್ವರ ಜಾತ್ರಾ ಮಹೋತ್ಸವ ಹಾಗೂ ದಾನಿಗಳಿಗೆ ಸತ್ಕಾರ



ಸಮಾರಂಭ ಮೇ.9ರಿಂದ ಮೇ.11ರವರೆಗೆ ನಡೆಯಲಿದೆ. ಮೇ.9ರಂದು ಬೆಳಗ್ಗೆ 8ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆ ಮಹಾಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ. ಸಂಜೆ 5ಕ್ಕೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ ವಾಲಗ ಕೂಡುವ ಕಾರ್ಯಕ್ರಮ. ಮಮದಾಪುರ ಮತ್ತು ಗೋಸಬಾಳದ ಬೀರಸಿದ್ದೇಶ್ವರ ಪಲ್ಲಕ್ಕಿ, ಮುಗಳಿಹಾಳದ ಮಾಳಿಂಗರಾಯ ದೇವರ ಪಲ್ಲಕ್ಕಿ ಬರಮಾಡಿಕೊಳ್ಳುವ ಕಾರ್ಯಕ್ರಮ. ಮೇ.10ರ ಬೆಳಗ್ಗೆ 6ಕ್ಕೆ ಬೀರಸಿದ್ದೇಶ್ವರ ದೇವರ ಗದ್ದುಗೆ ಮಹಾಪೂಜೆ, ಬೆಳಗ್ಗೆ 7ಕ್ಕೆ ಪಲ್ಲಕ್ಕಿ ಉತ್ಸವ. ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ ಸಾನಿಧ್ಯ, ಮಮದಾಪೂರದ ಮೌನ ಮಲ್ಲಿಕಾರ್ಜುನ ಸ್ವಾಮಿಜಿ ನೇತೃತ್ವ ವಹಿಸಲಿದ್ದರೆ.

ಜಲಾಶಯ ಮಟ್ಟ

ಘಟಪ್ರಭಾ

- ಗರಿಷ್ಠ ಮಟ್ಟ..................2175.00ಮೀ.
- ಇಂದಿನ ಮಟ್ಟ.............2110.783ಮೀ.
- ಒಳಹರಿವು.......................ಇಲ್ಲ
- ಹೊರಹರಿವು...................143 ಕ್ಯು

ಮಲಪ್ರಭಾ

- ಗರಿಷ್ಠ ಮಟ್ಟ..................2079.50ಅಡಿ
- ಇಂದಿನ ಮಟ್ಟ.................2050.55ಅಡಿ
- ಒಳಹರಿವು..............................ಇಲ್ಲ
- ಹೊರಹರಿವು...................194ಕ್ಯು



ಗೋಕಾಕ ನಗರದ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದಲ್ಲಿ ನಡೆದ ಬಿಸಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾರಾಗೃಹದ ಜೈಲರ್ ಸುಷ್ಮಾ ಒಡಗೇರಿ ಉದ್ಘಾಟಿಸಿದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಅಡಿವೇಶ ಗವಿಮಠ, ಅರ್ಪಣಾ ಕುಲಕರ್ಣಿ, ಅರ್ಬನ್ ಬ್ಯಾಂಕ್ ನಿರ್ದೇಶಕ ಮಹಾಂತೇಶ ಕಲ್ಲೋಳಿ, ಪ್ರವಿತ್ರಾ ಡಿಸೋಜಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ಗೋಕಾಕದ ಶೂನ್ಯ ಸಂಪಾದನ ಮಠದಲ್ಲಿ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಹಾಗೂ ಲಿಂಗಾಯತ ಮಹಿಳಾ ವೇದಿಕೆಯಿಂದ ನಡೆದ 196ನೇ ಮಾಸಿಕ ಶಿವಾನುಭವಗೋಷ್ಠಿಯಲ್ಲಿ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿದರು. ಇಂಗಳಗಾವಿಯ ಗುರುಲಿಂಗ ದೇವರ ಮಠದ ಸಿದ್ದಲಿಂಗ ಸ್ವಾಮೀಜಿ, ಬಸನಗೌಡ ಪಾಟೀಲ ಇದ್ದರು.



ಆರೋಗ್ಯ ಉಚಿತ ತಪಾಸಣೆ ಶಿಬಿರ

ಯಮಕನಮರಡಿ: ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ ಚಿಕಿತ್ಸೆ ನೀಡಿದರೆ ಕ್ಯಾನ್ಸರ್‌ನಿಂದ ಗುಣಮುಖವಾಗಬಹುದು ಎಂದು ಪಾಶ್ಚಾಪುರ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಾಂಕ್ ಪಾಟೀಲ್ ತಿಳಿಸಿದರು. ಹಿಂಡಾಲ್ಕೋ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಸಂಯುಕ್ತ ಆಶ್ರಯದಲ್ಲಿ ಕೆಎಲ್‌ಇ ಸಂಸ್ಥೆಯ ಸಂಪತ್ ಕುಮಾರ್‌ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯ ಸಹಕಾರದಲ್ಲಿ ಪಾಶ್ಚಾಪುರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಂತಾನಿ ದಂಡಿನ, ಕೆಎಲ್‌ಇ ಆಸ್ಪತ್ರೆ ವೈದ್ಯ ಡಾ.ಶ್ರೀಧರ, ಡಾ.ಶೃತಿ ಹಾಗೂ ನುರಿತ ತಜ್ಞರು ತಪಾಸಣೆ ನಡೆಸಿದರು.

ಜೈನ ಧರ್ಮದ ಸಿದ್ಧಾಂತ, ತತ್ವಗಳು ಪ್ರಪಂಚಕ್ಕೆ ಮಾದರಿ

ಪದ್ಮಾವತಿ ಮಂದಿರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕ ಲಕ್ಷ್ಮಣ

• **ಕನ್ನಡಪ್ರಭ ವಾರ್ತೆ** ಕಾಗವಾಡ

ಜೈನ ಧರ್ಮದ ತತ್ವ ಹಾಗೂ ಸಿದ್ಧಾಂತಗಳು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ಸಮಾಜಕ್ಕೆ ಅವಶ್ಯವಾಗಿದೆ. ಜೈನ ಧರ್ಮದ ಮುನಿಗಳು ಜೀವೋ ಔರ ಜೀನೇ ದೋ ಎಂಬ ಸಂದೇಶ ನೀಡಿದ್ದು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕಾಗವಾಡ ತಾಲೂಕಿನ ಉಗಾರ ಬುದುಕ್ ಗ್ರಾಮದ ಪದ್ಮಾವತಿ ಮಂದಿರಲ್ಲಿ ನಿರ್ಮಿಸಿದ್ದ ಯಾತ್ರಿ ನಿವಾಸ, ಭೋಜನ ಶಾಲೆ ಹಾಗೂ ಸಭಾ ಭವನದ ಉದ್ಘಾಟನೆಯ ನಿಮಿತ್ಯ ಏರ್ಪಡಿಸಿದ ಐದು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜೈನ ಧರ್ಮ ಹಲವಾರು ತತ್ವಾದರ್ಶಗಳನ್ನು ಪಾಲಿಸಿಕೊಂಡು ಬರುತ್ತಿದ್ದು, ಈ ಭೂಮಿಯ ಮೇಲೆ ಜನ್ಮ ತಾಳಿದ ಪ್ರತಿಯೊಂದು ಜೀವಿಯೂ ತಾನು ಬದುಕಬೇಕು, ಇತರರಿಗೂ ಬದುಕಲು ಅವಕಾಶ ಮಾಡಿಕೊಡಬೇಕು ಎಂಬ ಜೈನ ಧರ್ಮದ ತತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇದು ಕೇಲವ ಜೈನ ಧರ್ಮಕ್ಕೆ ಮಾತ್ರ ಸೀಮಿತವಾಗದೇ ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ ಎಂದು ಹೇಳಿದರು.

ನಮ್ಮ ದೇಶದಲ್ಲಿ ಧರ್ಮಕ್ಕೆ ಪುರಾತನ ಇತಿಹಾಸವಿದ್ದು, ನಾವೆಲ್ಲರೂ ಜೈನ ಧರ್ಮವನ್ನು ಗೌರವಿಸಬೇಕು. ಜೈನ ಧರ್ಮದವರು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ್ದು, ಸರ್ಕಾರದಿಂದ ಅನೇಕ ಸೌಲಭ್ಯಗಳು ದೊರೆಯುತ್ತವೆ. ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಲಕ್ಷ್ಮಣ ಸವದಿ ಕಿವಿಮಾತು ಹೇಳಿದರು.

ಪದ್ಮಾವತಿ ಮಂದಿರದ ಧರ್ಮದರ್ಶಿಗಳಾದ ಶೀತಲಗೌಡ ಪಾಟೀಲ ಮಾತನಾಡಿ, ಉಗಾರ ಪದ್ಮಾವತಿ ಮಂದಿರವು ಸುಮಾರು 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಇಲ್ಲಿಗೆ ಜೈನ ಸೇರಿದಂತೆ ಹಲವಾರು



ಧರ್ಮಿಯರು ನಡೆದುಕೊಳ್ಳುತ್ತಾರೆ. ಈ ದೇವಿಯ ಮುಂದೆ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಇಡೇರಿಸುವಂತೆ ಬೇಡಿಕೊಂಡರೆ ಖಂಡಿತವಾಗಿಯೂ ಇಡೇರುತ್ತದೆ. ಶಾಸಕ ಲಕ್ಷ್ಮಣ ಸವದಿಯವರು ಈ ಕ್ಷೇತ್ರವನ್ನು ನೋಡಿ ತಾವಾಗಿಯೇ ₹ 5 ಲಕ್ಷ ದೇಣಿಗೆ ಘೋಷಿಸಿರುವುದು ಸಂತಸ ತಂದಿದೆ ಎಂದರು.

ಈ ವೇಳೆ ಮಂದಿರದ ವತಿಯಿಂದ ಅಥಣಿ ಶಾಸಕ ಲಕ್ಷ್ಮಣ ಸವದಿ, ಮಹಾರಾಷ್ಟ್ರದ ಮಾಜಿ ಸಚಿವ ರಾಜೇಂದ್ರ ಪಾಟೀಲ(ಯಡ್ರಾಂಕರ), ಪುರಸಭಾ ಸದಸ್ಯ ರಾಜು ಗುಡೋಡಗಿ ಅವರನ್ನು ಶೀತಲಗೌಡ ಪಾಟೀಲ, ವೃಷಭ ಪಾಟೀಲ, ಅಣ್ಣಾಗೌಡ ಪಾಟೀಲ ಹಾಗೂ ಮತ್ತಿತರರು ಸನ್ಮಾನಿಸಿದರು. ಈ ವೇಳೆ ಅಣ್ಣಾಸಾಬ ನಂದಗಾಂವ, ವಜ್ರಕುಮಾರ ಮಗದುಮ್, ಆದೇಶ ವಸವಾಡೆ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

> **ಜೈನ ಧರ್ಮದ ಆಚಾರ-ವಿಚಾರಗಳಲ್ಲಿ ಇಂದು ಕೂಡ ಯಾವುದೇ ಬದಲಾವಣೆ ಆಗಿಲ್ಲ. ಬದುಕುವ ಹಕ್ಕು ಎಲ್ಲಾ ಜೀವಿಗಳಿಗೂ ಸಮಾನವಾಗಿಯೇ ಇದೆ. ತಾವೂ ಬದುಕಿ ಇತರ ಜೀವಿಗಳಿಗೂ ಸಮಾನ ಅವಕಾಶ ನೀಡುವ ಜೈನ ಧರ್ಮ ಶ್ರೇಷ್ಠ ಧರ್ಮವಾಗಿದೆ. ಭಗವಾನ ಮಹಾವೀರ ಬೋಧಿಸಿದ ತತ್ವಗಳು ವಿಶ್ವಮಾನ್ಯವಾಗಿದ್ದು, ಸಾರ್ವಕಾಲಿಕ ಮೌಲ್ಯ ಹೊಂದಿದೆ.**
>
> • **ಲಕ್ಷ್ಮಣ ಸವದಿ** ಅಥಣಿ ಶಾಸಕ

ಸಹಕಾರ ಸಂಘಗಳ ಅಭಿವೃದ್ಧಿಗೆ ಹೊಣೆಗಾರಿಕೆ ಮುಖ್ಯ: ಜಿಂಡ್ರಾಳಿ



• **ಕನ್ನಡಪ್ರಭ ವಾರ್ತೆ** ಯಮಕನಮರಡಿ

ಸಂಘ ಸಂಸ್ಥೆಗಳನ್ನು ಕಟ್ಟುವುದು ಮುಖ್ಯವಲ್ಲ ಅವುಗಳನ್ನು ಉಳಿಸಿ ಬೆಳಸಿ ಮುಂದುವರಿಸಿಕೊಂಡು ಹೋಗುವುದು ಎಲ್ಲರ ಹೊಣೆಯಾಗಿದೆ ಎಂದು ಯಮಕನಮರಡಿ ಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ರವಿ ಜಿಂಡ್ರಾಳಿ ಹೇಳಿದರು.

ಮಸರಗುಪ್ಪಿ ಗ್ರಾಮದಲ್ಲಿ ನಡೆದ ಮಸರಗುಪ್ಪಿ ಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿ ಮಾತನಾಡಿ, ಸಸಿಗೆ ನೀರುಣಿಸುವ ಶಕ್ತಿ ತುಂಬಿದಾಗ ಮರವಾಗಿ ಬೆಳೆದು ಜನರಿಗೆ ನೆರಳನ್ನು ನೀಡುತ್ತದೆ. ಅದರಂತೆ ಸಂಘದ ಆಡಳಿತ ಮಂಡಳಿ ನಿಸ್ವಾರ್ಥಸೇವೆ ಸಿಬ್ಬಂದಿಯ ಪ್ರಾಮಾಣಿಕತೆ ಮತ್ತು ಗ್ರಾಹಕರ ವಿಶ್ವಾಸವೇ ಸಂಘಗಳು ಪ್ರಗತಿ ಯಾಗುತ್ತವೆ ಎಂದು ರವಿ ಜಿಂಡ್ರಾಳಿ ಹೇಳಿದರು.

ಕ್ಯಾರಗುಡ್ಡದ ಅವುಜೇಕರ ಆಶ್ರಮದ ಅಭಿನವ ಮಂಜುನಾಥ ಮಹಾಸ್ವಾಮಿಗಳು ಮಾತನಾಡಿ, ಸಹಕಾರಿ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದ ಜನರಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಸುಲಭವಾಗಿ ಸಾಲ ನೀಡುತ್ತವೆ. ಇದರಿಂದ ಗ್ರಾಮೀಣ ಭಾಗದ ಜನರು ಆರ್ಥಿವಾಗಿ ಬೆಳೆಯಲು ಅನುಕೂಲವಾಗುತ್ತದೆ. ಸಂಘ ಸಂಸ್ಥೆಗಳು ನಮ್ಮದು ಎಂದು ತಿಳಿದುಕೊಂಡು ನಿಸ್ವಾರ್ಥದಿಂದ ಕೆಲಸ ಮಾಡಿದ್ದಲ್ಲಿ ಸಂಘ ಸಂಸ್ಥೆಗಳು ಪ್ರಗತಿಯತ್ತ ಸಾಗುತ್ತವೆ. ಸ್ವಾರ್ಥ ಇದ್ದರೆ ಅದು ಶವದ ಪೆಟ್ಟಿಗೆ ಇದ್ದಂತೆ ಜಾತಿ, ಧರ್ಮ, ಪಂಥ ಎನ್ನದೆ ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಸ್ಥೆಗಳನ್ನು ಬೆಳಸಬೇಕು ಎಂದು ಕಿವಿಮಾತು ಹೇಳಿದರು. ಆಲಮಖಾನ ದೇಸಾಯಿ ಮಾತನಾಡಿದರು. ಸಂಘದ ಸಂಸ್ಥಾಪಕ ಅಧ್ಯಕ್ಷ ಸಂಜಯ ಕಂಠಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಸಂಘದ ಉಪಾಧ್ಯಕ್ಷ ಇಮ್ತಿಯಾಜಬೇಗ ಇನಾಮದಾರ, ಸದಸ್ಯರಾದ ಕಲಗೌಡ ಪಾಟೀಲ, ದುಂಡಗೌಡ ಪಾಟೀಲ, ಅಶೋಕ ಕಡಲಗಿ, ದೇವರಾಜ ಹಣಗಂಡಿ, ಶಿವಾನಂದ ಪಾಟೀಲ, ದಾದಪ್ಪ ದಪ್ಪಾಧೂಳಿ, ಮೋಸಿನಬೇಗ ಇನಾಮದಾರ, ಅಬ್ಬಾಸ ಮುಲ್ತಾನಿ, ಅರುಣಾ ಕಂಠಿ, ಲಕ್ಷ್ಮೀ ಪಾಟೀಲ, ರೋಹಿತ ಚಲವಾದಿ, ಸಂತೋಷ ಗಸ್ತಿ, ಕಲ್ಲಪ್ಪ ಮಹಾದೇವ ಮರಡಿ, ಸಿಬ್ಬಂದಿಗಳಾದ ರಶ್ಮೀಕುಮಾರ ಮರೆನ್ನವರ, ಮಂಜುನಾಥ ಡೋಣಿ, ಗ್ರಾಮಸ್ಥರು ಉಪಸ್ಥಿತಿರದ್ದರು. ಸಂತೋಷ ಪಾಟೀಲ ಸ್ವಾಗತಿಸಿ, ನಿರೂಪಿಸಿದರು.

ನಾಳೆ ಬೆಂಗಳೂರಿನಲ್ಲಿ ಕೆಎಲ್‌ಇ ಶಾಲೆಯ ನಾಮಕರಣ ಸಮಾರಂಭ

ಬೆಳಗಾವಿ: ಕೆಎಲ್‌ಇಸಂಸ್ಥೆಯಬೆಂಗಳೂರಿನ ರಾಜಾಜಿನಗರದ ಎಸ್.ನಿಜಲಿಂಗಪ್ಪಕಾಲೇಜುಆವರಣದಕೆಎಲ್‌ಇಸಂಸ್ಥೆಯಸಿಬಿಎಸ್‌ಇ ಆಂಗ್ಲಮಾಧ್ಯಮ ಶಾಲೆಯ ನಾಮಕರಣ ಸಮಾರಂಭವು ಮೇ.10 ರಂದು ಸಂಜೆ 4 ಗಂಟೆಗೆ ಜರುಗಲಿದೆ.

ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹಾಗೂ ಬೆಳಗಾವಿ ಕೆಎಲ್‌ಇ ಕಾಹೆರ್‌ಹಾಗೂ ಹುಬ್ಬಳ್ಳಿ ಕೆಎಲ್‌ಇಟೆಕ್ ವಿವಿ ಕುಲಾಧಿಪತಿ ಡಾ.ಪ್ರಭಾಕರ ಕೋರೆ, ಮುಂಬಯಿ ಚಿತ್ರ ನಿರ್ಮಾಪಕಿ ಅರುಣಾರಾಜೆ ಪಾಟೀಲ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್‌ಯಾಧ್ಯಕ್ಷ ಅಮೀತ ಕೋರೆ, ಕೆ.ಎಫ್.ಪಾಟೀಲ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಉಪಸ್ಥಿತರಿರುವರು. ಮೇ.11 ರಂದು ನಿಗದಿಯಾಗಿದ್ದ ಈ ಸಮಾರಂಭವು ಮೇ 10 ರಂದು ಮರುನಿಗದಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಪಿಲನಾಥ ದೇಗುಲದ ಹೊಂಡಕ್ಕೆ ಪ್ರವೇಶ ನಿಷೇಧ

ಬೆಳಗಾವಿ: ನಗರದ ಕಪಿಲೇಶ್ವರ ದೇವಸ್ಥಾನದ ಹಿಂದಿರುವ ಕಪಿಲನಾಥ ಹೊಂಡವು ಆಳವಾದ ಮತ್ತು ಅಪಾಯಕಾರಿ ಸ್ವರೂಪ ಹೊಂದಿದ್ದು, ಇಲ್ಲಿ ಪದೇ ಪದೇ ದುರ್ಘಟನೆಗಳು ಸಂಭವಿಸುತ್ತಿದೆ. ಆದ್ದರಿಂದ ಮೇ.8 ರಿಂದ ಮುಂದಿನ ಆದೇಶದವರೆಗೆ ನಗರದ ಕಪಿಲೇಶ್ವರ ದೇವಸ್ಥಾನದ ಹಿಂದೆ ಇರುವ ಕಪಿಲನಾಥ ಹೊಂಡಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ನಕಾರಾತ್ಮಕ ಭಾವನೆಗಳು ಉಜ್ವಲ ಭವಿಷ್ಯಕ್ಕೆ ಅಡ್ಡಿ

ಆರ್‌ಸಿಯು ವಿವಿಯ ಮೌಲ್ಯಮಾಪನ ವಿಭಾಗದ ರಜಿಸ್ಟ್ರಾರ್‌ಡಾ.ದೊಡ್ಡನಗೌಡ ಪಾಟೀಲ

• **ಕನ್ನಡಪ್ರಭ ವಾರ್ತೆ** ಸಂಕೇಶ್ವರ

ತುಕ್ಕು ಹೇಗೆ ಕಬ್ಬಿಣವನ್ನು ನಾಶ ಮಾಡುತ್ತದೆಯೋ, ಹಾಗೇ ನನ್ನಿಂದ ಆಗುವುದಿಲ್ಲ ಎಂಬ ನಕಾರಾತ್ಮಕ ಮನೋಭಾವವೇ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದೊಡ್ಡ ಅಡ್ಡಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಬದುಕಿನಲ್ಲಿ ಉನ್ನತಿಗೆ ಏರಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಜಿಸ್ಟ್ರಾರ್ ಡಾ.ದೊಡ್ಡನಗೌಡ ಪಾಟೀಲ ಹೇಳಿದರು.

ಸಮೀಪದ ನಿಡಸೋಸಿ ಎಸ್‌ಜೆಪಿಎನ್ ಟ್ರಸ್ಟ್‌ನ ಕಂಪ್ಯೂಟರ್‌ಅಪ್ಲಿಕೇಷನ್, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನ ಅತ್ಯಂತ ಅಮೂಲ್ಯವಾದದ್ದು, ಒಮ್ಮೆ ಕಳೆದು ಹೋದ ಸಮಯಮರಳಿಬರುವುದಿಲ್ಲ. ಹೀಗಾಗಿ, ವಿದ್ಯಾರ್ಥಿಗಳು



ಶ್ರದ್ಧೆ, ಪರಿಶ್ರಮ ಮತ್ತು ಗುರಿ ಸಾಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಯಮಕನಮರಡಿ ಹುಣಶಿಕೊಳ್ಳಮಠದ ಸಿದ್ಧಬಸವ ದೇವರು ಆಶೀರ್ವಚನ ನೀಡಿ, ವಿದ್ಯಾವಂತಿಕೆ ಬೇರೆ, ಹೃದಯವಂತಿಕೆ ಬೇರೆ. ಇಂದಿನ ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಕಾಗುವುದಿಲ್ಲ, ಮಾನವೀಯ ಮೌಲ್ಯಗಳನ್ನೂ ಬೆಳೆಸಿಕೊಳ್ಳಬೇಕು. ವಿದ್ಯೆಯ ಜೊತೆಗೆ ಹೃದಯವೂ ದೊಡ್ಡದಾಗಲಿ ಎಂದು ಕಿವಿಮಾತು ಹೇಳಿದರು.

ಹಳೆಯ ವಿದ್ಯಾರ್ಥಿನಿ ಭೂಮಿಕಾ ಬೇಡಿಕಿಹಾಳ, ನಿವೃತ್ತ ಉಪನ್ಯಾಸಕ ಜಿ.ಬಿ.ಸಂಗೋಟಿ ಹಾಗೂ ಪ್ರಾಚಾರ್ಯ ಪ್ರೊ.ಆರ್.ಬಿ.ಉಮರಾಣಿ ಮಾತನಾಡಿದರು. ಪ್ರಾಚಾರ್ಯ ಬಸವರಾಜ ಹಾಲಬಾವಿ ಮಹಾವಿದ್ಯಾಲಯದ ವಾರ್ಷಿಕ ವರದಿ ವಾಚಿಸಿದರು. ಪ್ರೊ.ಸೋನಾಲಿ ಜಾಧವ ಮತ್ತು ಅಮೃತಾ ಹಿರೇಮಠ ನಿರೂಪಿಸಿದರು. ಪ್ರೊ.ಜಿ.ಬಿ.ಕರಗುಪ್ಪಿ ಸ್ವಾಗತಿಸಿದರು. ಪ್ರೊ.ಸುಪ್ರಿಯಾ ಕೊಣ್ಣೂರಿ ವಂದಿಸಿದರು.

ಫೋಟೋ ಇದೆ: ನಿಡಸೋಸಿ ಎಸ್‌ಜೆಪಿಎನ್ ಟ್ರಸ್ಟ್‌ನ ಕಂಪ್ಯೂಟರ್‌ಅಪ್ಲಿಕೇಷನ್ಸ್, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್‌ಡಾ. ದೊಡ್ಡನಗೌಡ ಪಾಟೀಲ ಅವರನ್ನು ಸತ್ಕರಿಸಲಾಯಿತು.

ಆಕ್ರೋಶ... ಎನ್‌ಎಸ್‌ಟಿಪಿಎ ರಾಷ್ಟ್ರೀಯ ಅಧ್ಯಕ್ಷ ಡಾ.ಗಿರಿರಾಜ್ ಶಿರ ಕಿಡಿ

ಯೋಧರ ವಜಾ, ಅನ್ಯಾಯ

• **ಕನ್ನಡಪ್ರಭ ವಾರ್ತೆ** ಬೆಳಗಾವಿ

ಗಡಿ ಭದ್ರತಾ ಪಡೆ(ಬಿಎಸ್‌ಎಫ್) ನೇಮಕಾತಿಯಲ್ಲಿ ತರಬೇತಿ ಪೂರ್ಣಗೊಳಿಸಿದ ನೂರಾರು ಯೋಧರನ್ನು ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಸೇವೆಯಿಂದ ವಜಾಗೊಳಿಸಿರುವುದು ಗಂಭೀರ ಅನ್ಯಾಯ ಎಂದು ಎನ್‌ಎಸ್‌ಟಿಪಿಎ ರಾಷ್ಟ್ರೀಯ ಅಧ್ಯಕ್ಷ ಡಾ.ಗಿರಿರಾಜ್ ಶಿರಗೆ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ನೇಮಕಾತಿಯಲ್ಲಿ ಎಲ್ಲಾ ಹಂತಗಳ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಈ ಯುವಕರು ಶಾರೀರಿಕ, ಲಿಖಿತ ಸೇರಿದಂತೆ ಎಲ್ಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ, ವರ್ಷಕ್ಕಿಂತ ಹೆಚ್ಚು ಅವಧಿ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ. ಆದರೂ ಸ್ಕಿಲ್ ಎನ್‌ಎಸ್‌ಕ್ಯೂಎಫ್ ಪ್ರಮಾಣಪತ್ರದ ಹೆಸರಿನಲ್ಲಿ ಅವರ ಅರ್ಹತೆತಿರಸ್ಕರಿಸಿಸೇವೆಯಿಂದಬಿಡುಗಡೆಮಾಡಲಾಗಿದೆ. ಕುಕ್, ವೇಟರ್, ವಾಟರ್ ಕಾರಿಯರ್ ಹುದ್ದೆಗಳಿಗೆ ಆಯ್ಕೆಯಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಭ್ಯರ್ಥಿಗಳನ್ನು ಡ್ಯುಪ್ಲಿಕೇಟ್ ಪ್ರಮಾಣಪತ್ರ ನೆಪದಲ್ಲಿ ವಜಾಗೊಳಿಸಿದ್ದು, ಇದರಿಂದ



ಅನೇಕ ಯುವಕರು ಹಠಾತ್ ನಿರುದ್ಯೋಗಿಗಳಾಗಿದ್ದಾರೆ. ಇದರಿಂದ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಬಡ ಹಾಗೂ ಮಧ್ಯಮ ವರ್ಗದ ಯುವಕರ ಬದುಕು ಬೀದಿಗೆ ಬಿದ್ದಂತಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಯುವಕರ ಭವಿಷ್ಯ ಹಾಳು ಮಾಡಬಾರದು. ತಕ್ಷಣವೇ ಪೀಡಿತ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ, ಮರು ನೇಮಕಾತಿಗೆ ಅವಕಾಶ ಕಲ್ಪಿಸಬೇಕು. ದೇಶ ಸೇವೆ ಮಾಡುವ ಕನಸಿನಿಂದ ಬಂದ ಯುವಕರನ್ನು ಮಧ್ಯದಲ್ಲೇ ವಜಾಗೊಳಿಸುವುದು ಸರಿಯಲ್ಲ. ಮಾನವೀಯ ದೃಷ್ಟಿಯಿಂದ ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಾಗಾರ ಗೋವಾದ ಜಲ ಸಂಪನ್ಮೂಲ ಸಚಿವ ಸುಭಾಷ ಶಿರೋಡ್ಕರ್

ಇಂದು ಶಿಕ್ಷಕರಿಗೆ ಎಐ ಅಗತ್ಯ

• **ಕನ್ನಡಪ್ರಭ ವಾರ್ತೆ** ಬೈಲಹೊಂಗಲ

ಆಧುನಿಕ ಯುಗದಲ್ಲಿ ರೋಬೋಟಿಕ್ ಹಾಗೂ ಕೃತಕ ಬುದ್ಧಿಮತ್ತೆ(AI) ತಂತ್ರಜ್ಞಾನವನ್ನು ಶಿಕ್ಷಕರು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಗೋವಾ ಜಲ ಸಂಪನ್ಮೂಲ ಸಚಿವ ಸುಭಾಷ ಶಿರೋಡ್ಕರ್‌ಹೇಳಿದರು.

ನಗರದ ಪ್ರತಿಷ್ಠಿತ ಕಿತ್ತೂರ ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಆಯೋಜಿಸಲಾದ ರೋಬೋಟಿಕ್ ತಂತ್ರಜ್ಞಾನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದ್ದು, ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರ ಪಾತ್ರವೇ ಅತ್ಯಂತ ಪ್ರಮುಖವಾಗಿದೆ ಎಂದರು.

ಸಂಸ್ಥೆಯ ಚೇರಮನ್ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಶಿಕ್ಷಣಕ್ಷೇತ್ರದಲ್ಲಿ ನಿರಂತರ ಬದಲಾವಣೆಗಳು ನಡೆಯುತ್ತಿದ್ದು, ಅವುಗಳಿಗೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಕಂಪ್ಯೂಟರ್‌ಶಿಕ್ಷಣದ ಜೊತೆಗೆ ಆಧುನಿಕ ತಂತ್ರಜ್ಞಾನಗಳ ಬಳಕೆ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಕ್ಯೂರಿಸ್ ಮೈಂಡ್ ಸಂಸ್ಥಾಪಕ ಮನೋಜ್ ಶ್ಯಾಮ ಸಾಂಡೇಕರ್‌ಕಾರ್ಯಾಗಾರದಲ್ಲಿ ಕುರಿತು ವಿವರವಾದ



ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಂಜಯ ಗಡತರನವರ, ಖಜಾಂಚಿ ಮಹಾಂತೇಶ ವಾಲಿ, ಉಪಸಮಿತಿ ಚೇರಮನ್ ಎನ್.ಎಸ್.ಪಾಟೀಲ, ನಿರ್ದೇಶಕರಾದ ಶಿರೀಷ ತುಡವೇಕರ, ದೀಪಕ ಸಂಗೊಳ್ಳಿ, ವೆನಿಲಾ ಗೋರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಿ.ಬಿ.ಎ, ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯ ಬಿ.ಬಿ.ಬೂದಿಹಾಳ, ಸುದೀಂದ್ರ ದೇಶಮುಖ, ಎಂ.ಎಸ್.ಇಂಚಲ, ಸಾಂಲಿ ಘಟಕದ ಸಂದೀಪ ನಾಗಣೆ ಮತ್ತು ಸಹಾಯಕ ಪ್ರಾಧ್ಯಾಪಕರು ಹಾಗು ಶಿಕ್ಷಕ ಶಿಕ್ಷಕಿಯರು ತರಬೇತಿಯಲ್ಲಿ ಹಾಜರಿದ್ದರು.

ಕಾರ್ಯಾಗಾರದ ಸಂಯೋಜಕ ಆಂಗ್ಲ ಮಾಧ್ಯಮ ಪ್ರಾಚಾರ್ಯ ಮಲ್ಲಿಕಾರ್ಜುನ ಬಿರಾದಾರ ಸ್ವಾಗತಿಸಿ, ನಿರೂಪಿಸಿದರು.

ಬೆಳಗಾವಿ ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಅನೇಕರ ಬೆಂಬಲ

• **ಕನ್ನಡಪ್ರಭ ವಾರ್ತೆ** ಬೆಳಗಾವಿ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುಗಳನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಬೆಳಗಾವಿಯ ಕನ್ನಡ ಸಂಘಟನೆಗಳಿಗೆ ಬೆಂಗಳೂರಿನ ಹಲವು ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ಮೇ.13ರಂದು ಪಾಲಿಕೆ ಆವರಣದ ಹೊರಗೆ ಧರಣಿ ಸತ್ಯಾಗ್ರಹ ನಡೆಸಲು ಶುಕ್ರವಾರ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. 2005ರ ಅ.27ರಂದು ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರ ಪರವಾದ ಗೊತ್ತುವಳಿ ಅಂಗೀಕಾರವಾಗಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಕನ್ನಡಿಗರೇ ಬಹುಮತ ಹೊಂದಿರುವ ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿಗಳನ್ನು ಅಂಗೀಕರಿಸಬೇಕು ಎಂಬುದು ಕನ್ನಡ ಸಂಘಟನೆಗಳ ಆಗ್ರಹ. ಕಳೆದ ಏ.18ರಂದು ನಡೆದ ಪಾಲಿಕೆ ಸಭೆಯಲ್ಲಿ ಕರ್ನಾಟಕ ಪರ ಗೊತ್ತುವಳಿಗಳನ್ನು ಮಂಡನೆಗೆ ಅವಕಾಶ ನೀಡಿರಲಿಲ್ಲ. ಮೇ.13ರ ಸರ್ವಸಾಧಾರಣ ಸಭೆಯಲ್ಲಿ ಗೊತ್ತುವಳಿಗಳ ಅಂಗೀಕಾರಕ್ಕೆ ಆಗ್ರಹಿಸಿ ಮಹಾಪೌರ ಹಾಗೂ ಉಪಮಹಾಪೌರರಿಗೆ ಮನವಿ ಸಲ್ಲಿಸಲಾಗುವುದು. ಪಾಲಿಕೆಯಲ್ಲಿ ಬಿಜೆಪಿಯ 58 ಸದಸ್ಯರ ಪೈಕಿ 35 ಸದಸ್ಯರ ಬೆಂಬಲ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕನ್ನಡಪರ ಸಂಘಟನೆಗಳ ನಾಯಕರು ಬಿಜೆಪಿ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಮೇ.13ರ ಧರಣಿಯಲ್ಲಿ ಭಾಗವಹಿಸುವವರು: ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ವಾಜೀದ ಹಿರೇಕೊಡಿ, ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳೂಕರ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ, ಕರವೇ ಯುವ ಸೇನೆ ಅಧ್ಯಕ್ಷ ಬಾಳಪ್ಪ ಗುಡಗೇನಟ್ಟಿ, ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಶಿವರೆಡ್ಡಿ ಹುಚ್ಚರೆಡ್ಡಿ, ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಮಲ್ಲಪ್ಪ ಗುಡಗೇನಟ್ಟಿ ಹಾಗೂ ಕರವೇ (ಸ್ವಾಭಿಮಾನಿ ಬಣ) ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಸೇರಿ ಹಲವರು ನೇತೃತ್ವ ವಹಿಸಲಿದ್ದಾರೆ.

ಸವದತ್ತಿ ಪಟ್ಟಣ ದಿನೇ ದಿನೇ ವಿಸ್ತಾರ ವಾಗುತ್ತಿದ್ದು, ಪಟ್ಟಣದಲ್ಲಿನ ದೇವಸ್ಥಾನ ಚಿಕ್ಕದಾಗಿ ರುವುದರಿಂದ ಮುಂದಿನ ದಿನಗಳಲ್ಲಿ ಗ್ರಾಮ ದೇವಿಯ ದೇವಸ್ಥಾನ ನಿರ್ಮಾಣಕ್ಕೆ ಕನಿಷ್ಠ 5 ಎಕರೆ ಜಾಗ ತೆಗೆದುಕೊಂಡರೆ ನಮ್ಮ ಕುಟುಂಬ ಹಾಗೂ ಮಾಮನಿ ಫೌಂಡೇಷನ್‌ನಿಂದ ಹೆಚ್ಚಿನ ಆರ್ಥಿಕ ನೆರವು ನೀಡುವೆ

• **ಮಲ್ಲಿಕಾರ್ಜುನ ಮಾಮನಿ** ಜಾರಿ ನಿರ್ದೇಶನಾಲಯದ ಉಪನಿರ್ದೇಶಕ

ಧಾರ್ಮಿಕ ಕಾರ್ಯಗಳಿಂದ ಬದುಕಲ್ಲಿ ನೆಮ್ಮದಿ

ಗ್ರಾಮದೇವತೆಯರ ಜಾತ್ರೆಯ ಧಾರ್ಮಿಕ ಸಭೆಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಡಾ.ಜಿ.ಎಸ್.ಸಂಗ್ರೇಶಿ





• **ಕನ್ನಡಪ್ರಭ ವಾರ್ತೆ** ಸವದತ್ತಿ

ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗುತ್ತಿದ್ದು, ಗ್ರಾಮದೇವಿಯ ಜಾತ್ರಾ ಮಹೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜವನ್ನು ಒಗ್ಗೂಡಿಸುವ ಜೊತೆಗೆ ನೆಮ್ಮದಿಯ ಬದುಕನ್ನು ನಿರ್ಮಿಸುತ್ತವೆ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ.ಜಿ.ಎಸ್.ಸಂಗ್ರೇಶಿ ಹೇಳಿದರು.

ಪಟ್ಟಣದ ಗ್ರಾಮದೇವಿಯ ಕಾಡಸಿದ್ದೇಶ್ವರ ವೇದಿಕೆ ಮೇಲೆ ನಡೆದ ಧಾರ್ಮಿಕ ಸಭೆ ಮತ್ತು ಸಾರ್ವಜನಿಕ ಸಭೆಯ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನರಲ್ಲಿರುವ ಮತಶಕ್ತಿಯು ಅತ್ಯಂತ ಪ್ರಭಾವಶಾಲಿಯಾಗಿದ್ದು, ಚುನಾವಣೆಗಳಲ್ಲಿ ಯೋಗ್ಯರ ಆಯ್ಕೆಗೆ ತಮ್ಮ ಶಕ್ತಿಯ ಪ್ರಭಾವ ಬೀರಲಿ ಎಂದು ಹೇಳಿದರು.

ಜಾರಿ ನಿರ್ದೇಶನಾಲಯದ ಉಪನಿರ್ದೇಶಕ ಮಲ್ಲಿಕಾರ್ಜುನ ರಾಜಣ್ಣ ಮಾಮನಿ ಮಾತನಾಡಿ, ಸವದತ್ತಿ ಗ್ರಾಮ ದೇವಿಯ ಜಾತ್ರೆಯು ಜನಮಾನಸದಲ್ಲಿ ನೆನಪಿಡುವಂತದ್ದಾಗಿದೆ. ಜಾತ್ರೆಯ ಯಶಸ್ಸಿಗೆ ಶ್ರಮವಹಿಸಿರುವುದು ಇಂದು ಸಾರ್ಥಕತೆಯತ್ತ ಸಾಗುತ್ತಿದೆ. ಸವದತ್ತಿ ಪಟ್ಟಣ ದಿನೇ ದಿನೇ ವಿಸ್ತಾರವಾಗುತ್ತಿದ್ದು, ಪಟ್ಟಣದಲ್ಲಿನ ದೇವಸ್ಥಾನ ಚಿಕ್ಕದಾಗಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾಮ ದೇವಿಯ ದೇವಸ್ಥಾನ ನಿರ್ಮಾಣಕ್ಕೆ ಕನಿಷ್ಠ 5 ಎಕರೆ ಜಾಗ ತೆಗೆದುಕೊಂಡರೆ ನಮ್ಮ ಕುಟುಂಬ ಹಾಗೂ ಮಾಮನಿ ಫೌಂಡೇಷನ್‌ನಿಂದ ಹೆಚ್ಚಿನ ಆರ್ಥಿಕ ನೆರವು ನೀಡುವದಾಗಿ ಭರವಸೆ ನೀಡಿದರು.

ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ ಹಾಗೂ ಡಿಎಸ್‌ಪಿ ಚಿದಂಬರ ಮಡಿವಾಳರ ಮಾತನಾಡಿ, ಜಾತ್ರೆಗೆ ತಾಲೂಕು ಆಡಳಿತ ಸಂಪೂರ್ಣ ಸಹಕಾರ ನೀಡುತ್ತಿದೆ. ಎಲ್ಲ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ನಮ್ಮೂರ ಜಾತ್ರೆ ಎಂದುಟೀಮ್ ವರ್ಕ ಮಾಡುತ್ತಿರುವುದಾಗಿ ತಿಳಿಸಿದರು.

ಬೈಲಹೊಂಗಲ ಮೂರುಸಾವಿರಮಠದ ಶ್ರೀ ಪ್ರಭು ನೀಲಕಂಠ ಮಹಾಸ್ವಾಮೀಜಿ ಮಾತನಾಡಿ, ಜಾತ್ರೆಗಳು ಭಂಡಾರ ಹಚ್ಚಿಕೊಂಡು ಕುಣಿದು ಕುಪ್ಪಳಿಸುವ ಜಾತ್ರೆಗಳಾಗದೆ ಅದರ ಮಹತ್ವ ಅರಿವು ನಮಗಿರಬೇಕು. ಸಂಪತ್ತಿನ ಪರ್ಯಾಯ ಶಬ್ದವೇ ಭಂಡಾರ, ಅದನ್ನು ಹಚ್ಚಿಕೊಂಡು ಜಾತ್ರೆ ಮಾಡುವ ಸಂಭ್ರಮವೇ ಬೇರೆ ಎಂದರು.

ಮುರಗೋಡದ ಶ್ರೀ ನೀಲಕಂಠ ಮಹಾಸ್ವಾಮೀಜಿ, ಕಾಗಿನೆಲೆ ಕನಕಗುರುಪೀಠದ ಅಮೋಘ ಸಿದ್ದೇಶ್ವರ ಸ್ವಾಮೀಜಿ, ಭಾಗೋಜಿಕೊಪ್ಪದ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ, ಸತ್ತಿಗೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕೆ.ಶಿವಾಪುರದ ಜಡೆತಲೆಮರುಳಸಿದ್ದೇಶ್ವರಸ್ವಾಮೀಜಿ ಆಶೀರ್ವಚನ ನೀಡಿದ ರು. ಜಾರಿ ನಿರ್ದೇಶನಾಲಯದ ಉಪನಿರ್ದೇಶಕ ಮಲ್ಲಿಕಾರ್ಜುನ ಮಾಮನಿ ಮತ್ತು ಉಪವಿಭಾಗಾಧಿಕಾರಿ ಅಪೂರ್ವ ಮಾಮನಿ ಅವರನ್ನು ಸನ್ಮಾನಿಸಲಾಯಿತು.

ಶಾಸಕ ವಿಶ್ವಾಸ ವೈದ್ಯ ಮತ್ತು ಜಾತ್ರಾ ಸಮಿತಿ ಅಧ್ಯಕ್ಷ ವಿರುಪಾಕ್ಷ ಮಾಮನಿ ನೇತೃತ್ವವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷ ಶಿವಾನಂದ ಹೂಗಾರ, ಅಲ್ಲಮಪ್ರಭು ಪ್ರಭುನವರ, ಚಂದ್ರಣ್ಣ ಶಾಮರಾಯನವರ, ಮಲ್ಲಿಕಾರ್ಜುನ ಪುರದಗುಡಿ, ನಗರಾಭಿವೃದ್ಧಿ ಪ್ರಾಧಿಕಾರದ ಉಪನಿರ್ದೇಶಕ ವಿಷ್ಣು ತೇರದಾಳ, ಎಸಿಪಿ ಶಿವಾನಂದ ಚಲವಾದಿ, ತಾಪಂ ಇಒ ಆನಂದ ಬಡಕುಂದರಿ, ಪೌರಾಯುಕ್ತ ಸಂಗನಬಸಯ್ಯ ಗದಗಿಮಠ, ಬಿಇಒ ಎ.ಎ.ಖಾಜಿ,ಎಚ್.ಎ.ಕದ್ರಾಪುರ, ಸಿಡಿಪಿಒ ಅಮೃತ ಸಾಣಿಕೊಪ್ಪ, ಕೃಷಿಇಲಾಖೆ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ, ಟಿಎಚ್‌ಒ ಶ್ರೀಪಾದ ಸಬನೀಸ, ಡಾ.ಎಚ್.ಎಮ್.ಮಲ್ಲನಗೌಡರ, ಡಾ.ಅನೀಲ ಮರಲಿಂಗಣ್ಣವರ, ಆರ್.ಆರ್.ಕುಲಕರ್ಣಿ, ಕೃಷ್ಣಮೂರ್ತಿ ನಾಯ್ಕ, ರಮೇಶ ದೇವರಡ್ಡಿ, ನಾಗೇಶ ಸೇರಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ಹಾಗೂ ಗಣ್ಯರನ್ನು ಗೌರವಿಸಲಾಯಿತು. ಡಾ.ವೈ.ಎಮ್.ಯಾಕೊಳ್ಳಿ ಸ್ವಾಗತಿಸಿದರು. ಶಿವಾನಂದ ತಾರೀಹಾಳ ನಿರೂಪಿಸಿದರು. ಮಹೇಶ ಶಿರಸಂಗಿ ವಂದಿಸಿದರು.

ದೇವಿ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ



• **ಕನ್ನಡಪ್ರಭ ವಾರ್ತೆ** ಸವದತ್ತಿ

ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿಯ ಜಾತ್ರಾ ಉತ್ಸವದ ಐದನೇ ದಿನ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿನಗರದಕೋಟೆಯಿಂದ ದೇವಸ್ಥಾನದ ಕಟ್ಟೆಯವರೆಗೆ ಶಾಸಕ ವಿಶ್ವಾಸ ವೈದ್ಯ ಸೇರಿದಂತೆ ಅಭಿಮಾನಿಗಳೊಂದಿಗೆ ಕಾಲ್ನಡಿಗೆ ಮೂಲಕ ಆಗಮಿಸಿ ಗ್ರಾಮದೇವಿಯ ದರ್ಶನ ಪಡೆದರು.

ಕೋಟೆಯಿಂದ ವಿವಿಧ ವಾದ್ಯ ಮೇಳದೊಂದಿಗೆ ಶಾಸಕ ವಿಶ್ವಾಸ ವೈದ್ಯ ಅವರ ಕುಟುಂಬ ಸೇರಿದಂತೆ ಸಚಿವರು ಮತ್ತು ಸಾರ್ವಜನಿಕರೊಂದಿಗೆ ಪೋಸ್ಟ್ ಆಫೀಸ್, ಗಾಂಧಿಚೌಕ್ ಮಾರ್ಗವಾಗಿ ಸಾಂಪ್ರದಾಯಕ ವಾದ್ಯಗಳೊಂದಿಗೆ ಕಾಲ್ನಡಿಗೆ ಮೂಲಕ ಆಗಮಿಸಿ ಗ್ರಾಮದೇವಿಯರಿಗೆ ವೈದ್ಯ ಮನೆತನದಿಂದ ಉಡಿ ತುಂಬಿ ದೇವಿಯ ಕೃಪೆಗೆ ಪಾತ್ರರಾದರು. ಗ್ರಾಮದೇವಿ ಕಟ್ಟಿಯ ಮಂಟಪದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ವಿರುಪಾಕ್ಷ ಮಾಮನಿ, ಗೌರವಾಧ್ಯಕ್ಷ ವಿಶ್ವಾಸ ವೈದ್ಯ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಫಕೀರಪ್ಪ ಹದ್ದನ್ನವರ, ಶಾಸಕರ ತಾಯಿ ಅಲ್ಕಾ, ಪತ್ನಿ ಶೃತಿ ವೈದ್ಯ, ಅಶ್ವತ ವೈದ್ಯ, ಶ್ರೀದೇವಿ ವೈದ್ಯ, ಡಿ.ಡಿ.ಟೋಪೋಜಿ, ಪ್ರವೀಣ ರಾಮಪ್ಪನವರ, ವಿಜಯ ಸಂಗಪ್ಪಗೋಳ, ಮಲ್ಲು ಜಕಾತಿ, ಗಿರೀಶ ಮುನವಳ್ಳಿ, ಸಂತೋಷ ನೊರೆಯವರ ಇತರರು ಉಪಸ್ಥಿತರಿದ್ದರು.

ಅಭಿಮಾನೋತ್ಸವದಲ್ಲಿ ಮುಖಂಡರು, ಕಾರ್ಯಕರ್ತರು ಭಾಗಿ: ಮಾಜಿ ಶಾಸಕ ಮೆಟಗುಡ್ಡ

ಬೈಲಹೊಂಗಲ: ಚಿತ್ರದುರ್ಗದಲ್ಲಿ ಮೇ.9ರಂದು ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಬೈಲಹೊಂಗಲ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಜಗದೀಶ ಮೆಟಗುಡ್ಡ ಹೇಳಿದರು.

ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿ. ಯಡಿಯೂರಪ್ಪ ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ 50 ವರ್ಷ ಪೂರೈಸುತ್ತಿರುವ ಹಿನ್ನೆಲೆ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಈ ರಾಜ್ಯಮಟ್ಟದ ಸಮಾರಂಭಕ್ಕೆ ಬೈಲಹೊಂಗಲ ಕ್ಷೇತ್ರದಿಂದಲೂ ಭಾರೀ ಸಂಖ್ಯೆಯಲ್ಲಿ ಕಾರ್ಯಕತ ರ್ರನ್ನು ಕರೆದೊಯ್ಯಲು ಸಿದ್ಧತೆ ನಡೆದಿದೆ ಎಂದರು.



ಈ ಕುರಿತು ಈಗಾಗಲೇ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಭೆಗಳನ್ನು ನಡೆಸಿದ್ದು, ಗ್ರಾಮ ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ವಾಹನಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾವಿರಾ ರು ಜನರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರು ಹೋರಾಟದ ರಾಜಕಾರಣದ ಮೂಲಕ ಸಾಮಾನ್ಯ ಕಾರ್ಯಕರ್ತನಿಂದ ಮುಖ್ಯಮಂತ್ರಿಯಾಗಿ ಬೆಳೆದ ನಾಯಕರು. ರೈತರು, ಕಾರ್ಮಿಕರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಅನೇಕ ಜನಪರ ಯೋಜನೆಗಳನ್ನು ನೀಡಿ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಅವರ ಆಡಳಿತಾವಧಿಯಲ್ಲಿ ನೀರಾವರಿ, ಗ್ರಾಮೀಣ ಅಭಿವೃದ್ಧಿ, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಈ ಸಮಾವೇಶ ರಾಜ್ಯ ರಾಜಕೀಯದಲ್ಲಿ ಹೊಸ ಉತ್ಸಾಹ ಮೂಡಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಲವಿಕಾಸ ನಡಿಗೆ ಪಾಲಕರ ಕಡೆಗೆ ತರಬೇತಿ



• **ಕನ್ನಡಪ್ರಭ ವಾರ್ತೆ** ಖಾನಾಪುರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಾಲವಿಕಾಸ ಅಕಾಡೆಮಿ ಸಹಯೋಗದಲ್ಲಿ ನಡೆಯುತ್ತಿರುವ ಬಾಲವಿಕಾಸ ನಡಿಗೆ ಪಾಲಕರ ಕಡೆಗೆ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಆಯ್ದ ಮಕ್ಕಳು ಮತ್ತು ಪಾಲಕರಿಗೆ ತರಬೇತಿಯನ್ನು ನೀಡಲಾಗುತ್ತಿದೆ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ತಿಳಿಸಿದರು.ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶುಕ್ರವಾರ ಜರುಗಿದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಡಿಪಿಒ ವಿಕ್ರಮ.ಕೆ.ಬಿ.ಮಾತನಾಡಿ, 3 ರಿಂದ 18 ವರ್ಷ ವಯೋಮಾನದ ಮಕ್ಕಳು ಮತ್ತು ಪಾಲಕರಿಗೆ ಮಕ್ಕಳ ಹಕ್ಕುಗಳು, ಮಕ್ಕಳ ಸಹಾಯವಾಣಿ, ಮಕ್ಕಳಿಗಾಗಿ ಇರುವ ಕಾಯ್ದೆಗಳು, ಮಕ್ಕಳ ಪಾಲನೆ-ಪೋಷಣೆಯಲ್ಲಿ ಪಾಲಕರ ಜವಾಬ್ದಾರಿ ಮತ್ತಿತರ ವಿಷಯಗಳ ಕುರಿತು ಅರಿವು ಮೂಡಿಸಲು ಈ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಈ ವೇಳೆಬಿಇಒ ಪಿ.ರಾಮಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಎನ್.ಬಿ.ದ್ಯಾಪೂರ, ಮನ್ಸೂರ ಅಲಿ, ಸಂತೋಷ ನಾಯ್ಕ, ಐ.ಜಿ.ಸನದಿ ಸೇರಿ ಅಧಿಕಾರಿಗಳು ಇದ್ದರು. ಸಂದೀಪ ದೇಶಮುಖ ನಿರ್ವಹಿಸಿದರು. ಶಂಕರ ಕಮ್ಮಾರ ವಂದಿಸಿದರು.

ನಾಳೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಭೇಟಿ

ಬೆಳಗಾವಿ: ಪ.ಜಾ ಮತ್ತು ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ದ ಅಧ್ಯಕ್ಷೆ ಪಲ್ಲವಿ.ಜಿ ಅವರು ಮೇ.10 ರಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮೇ.11ರಂದು ನಿಪ್ಪಾಣಿ ತಾಲೂಕಿನ ಭೋಜ್ ಗ್ರಾಮದಲ್ಲಿ ತಹಸೀಲ್ದಾರ್, ಸಂಬಂ ಧಿಸಿದ ನಗರಸಭೆಯ ಮುಖ್ಯಾಧಿಕಾ ರಿಗಳು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶ ಕರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಇತರೆ ಅಧಿಕಾರಿ ಗಳ ಜೊತೆಗೆ ಪರಿಶಿಷ್ಟ ಜಾತಿ ಅಲೆಮಾರಿ ಮಾಂಗ್, ಗಾರುಡಿಮತ್ತು ಕೊರಮಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಜನಸ್ಪಂದ ನ ಹಾಗೂ ಕುಂದು ಕೊರತೆಗಳ ಸಭೆ ನಡೆಸಲಿ ದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ತಾಪಮಾನ ಡಿಗ್ರಿ ಸೆಲ್ಸಿಯಸ್‌ಗಳಲ್ಲಿ

	ಕಲಬುರಗಿ	ಬೀದರ್	ರಾಯಚೂರು	ಚಿತ್ರದುರ್ಗ	ವಿಜಯಪುರ
ಗರಿಷ್ಠ	39.8	38.4	37.6	36.4	36.0
ಕನಿಷ್ಠ	26.2	22.6	27.0	23.1	22.5

ಕನ್ನಡಪ್ರಭ
ಶನಿವಾರ 9.05.2026

11 ಜಿಲ್ಲೇಲಿ ಕ್ವಿಂಟಲ್‌ಗೆ ₹7721ರಂತೆ ಸೂರ್ಯಕಾಂತಿ ಖರೀದಿಗೆ ಆದೇಶ

ಬೆಂಗಳೂರು: ಬೆಂಬಲ ಬೆಲೆ ಯೋಜನೆ ಅಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್‌ಗೆ 7,721 ರು. ದರದಲ್ಲಿ ಖರೀದಿಗೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ. ಕೇಂದ್ರ ಸರ್ಕಾರದ



ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದಾರೆ. ನಾಫೆಡ್ ಮತ್ತು ಎನ್‌ಸಿಸಿಎಫ್ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ.

ನವಜಾತ ಶಿಶುಗಳಲ್ಲಿನ ಜನ್ಮಜಾತ ಮೆಟಬಾಲಿಕ್ ಕಾಯಿಲೆ ಪತ್ತೆಗೆ ಆದೇಶ

ಬೆಂಗಳೂರು: ನವಜಾತ ಶಿಶುಗಳಲ್ಲಿ ಜನ್ಮಜಾತವಾಗಿರುವ ಅಪರೂಪದ ಮೆಟಬಾಲಿಕ್ (ಚಯಾಪಚಯ) ಕಾಯಿಲೆಗಳನ್ನು ಪತ್ತೆ ಹಚ್ಚಲು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ ಅನುಷ್ಠಾನಕ್ಕೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ನವಜಾತ ಶಿಶುಗಳಲ್ಲಿ ಜನ್ಮಜಾತ ಹೈಪೋಥೈರಾಯ್ಡಿಸಮ್, ಅಡ್ರಿನಲ್ ಹೈಪರ್‌ಲಾಸಿಯಾ (ಸಿಎಎಚ್), ಗ್ಯಾಲಕ್ಟೋಸೀಮಿಯಾ, ಫಿನೈಲ್ಕೆಟೋನೂರಿಯಾ ಮತ್ತು ಮೆಟಬಾಲಿಕ್ ಅಸ್ವಸ್ಥೆಗಳನ್ನು ಪತ್ತೆ ಹಚ್ಚಲು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 2.58 ಕೋಟಿ ರು.ಗಳನ್ನು ಎನ್‌ಎಚ್‌ಎಂ ಅಡಿ ಒದಗಿಸಲಾಗಿದೆ. ತುಮಕೂರು, ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಿಗೆ 2.79 ಕೋಟಿ ರು. ಅನುದಾನ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳದಲ್ಲಿ 5.58 ಕೋಟಿ ರು. ವೆಚ್ಚದಲ್ಲಿ ಪರೀಕ್ಷೆಗೆ ಇಲಾಖೆ ಸೂಚಿಸಿದೆ.

ಪೆನ್ನಾರ್ ನೀರು ನ್ಯಾಯಾಧಿಕರಣ ಸ್ಥಾಪನೆಗಾಗಿ 5 ತಿಂಗಳ ಅವಕಾಶ

ನವದೆಹಲಿ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಹರಿಯುವ ಪೆನ್ನಾರ್ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧಿಕರಣ ಸ್ಥಾಪನೆಗೆ ಸೆಪ್ಟೆಂಬರ್ ವರೆಗೂ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಪೆನ್ನಾರ್‌ನದಿ ನೀರು ಹಂಚಿಕೆ ಸಂಬಂಧ ಅರ್ಜಿಯು ನ್ಯಾ.ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆಗೆ ಬಂದಿತ್ತು. ಈ ಹಿಂದಿನ ವಿಚಾರಣೆಯಲ್ಲಿ ಇನ್ನೊಂದು ತಿಂಗಳಿನಲ್ಲಿ ನ್ಯಾಯಾಧಿಕರಣ ಸ್ಥಾಪನೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಪೀಠದ ಎದುರು ಕೇಂದ್ರ ಜಲಶಕ್ತಿ ಸಚಿವಾಲಯ ಪರ ವಕೀಲರು ಹಾಜರಾಗಿ ಹೆಚ್ಚಿನ ಸಮಯ ಕೋರಿದರು. ಒಂದು ತಿಂಗಳಲ್ಲಿ ನ್ಯಾಯಧಿಕರಣ ಸ್ಥಾಪನೆ ಸಾಧ್ಯವಿಲ್ಲ. ಸಚಿವ ಸಂಪುಟ ಅನುಮೋದನೆಯಾಗಬೇಕು. ನ್ಯಾಯಮಂಡಳಿಯ ಅಧ್ಯಕ್ಷರ ನೇಮಕವಾಗಬೇಕು. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಆರು ತಿಂಗಳ ಸಮಯಬೇಕು ಎಂದು ಕೋರಿದರು. ಕೇಂದ್ರ ಸರ್ಕಾರದ ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿತು.

ಕೊಟ್ಟ ಹಣ ವಾಪಸ್ ಕೇಳಿದ ವೃದ್ಧೆಯ ಕೊಂದು ಶೌಚ ಗುಂಡೀಲಿ ಹೂತಿಟ್ಟ


ಕೆ.ಆರ್.ನಗರ (ಮೈಸೂರು): ತನ್ನಿಂದ ಪಡೆದಿದ್ದ 75000 ರು. ಹಣವನ್ನು ವಾಪಸ್ ಕೊಡುವಂತೆ ಕೇಳಿದ ವೃದ್ಧೆಯನ್ನು ವ್ಯಕ್ತಿಯೊಬ್ಬ ಉಸಿರುಗಟ್ಟಿಸಿ ಕೊಂದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿದ ಅಮಾನವೀಯ ಘಟನೆ ಕೆ.ಆರ್.ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಗೌರಮ್ಮ (90) ಕೊಲೆಯಾದವರು. ಗೌರಮ್ಮ ಅವರಿಂದ 15 ದಿನಗಳ ಹಿಂದೆ ವೀರಭದ್ರ ಎನ್ನುವ ವ್ಯಕ್ತಿ ₹75000 ಹಣ ಪಡೆದಿದ್ದ. ವಾರ ಕಳೆದ ನಂತರ ಹಣ ಕೊಡು ಎಂದು ಗೌರಮ್ಮ ಕೇಳಿದಾಗ, ರಾತ್ರಿ ವೇಳೆ ವೃದ್ಧೆ ಮನೆಗೆ ಹೋಗಿ ಕಪಾಳಕ್ಕೆ ಹೊಡೆದು ಉಸಿರುಗಟ್ಟಿಸಿ ಕೊಂದು ಮನೆಯ ಹಿಂದಿರುವ ಶೌಚಾಲಯದ ಯುಜಿಡಿ ಗುಂಡಿಗೆ ಹಾಕಿ ಮುಚ್ಚಿದ್ದಾನೆ. ಗೌರಮ್ಮ ಕಾಣದಿರುವ ಬಗ್ಗೆ ಮಕ್ಕಳು ಹುಡುಕಾಟ ನಡೆಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಗೌರಮ್ಮನನ್ನು ತಾನೇ ಕೊಂದಿದ್ದಾಗಿ ವೀರಭದ್ರ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ರಾಜಕೀಯ ಪ್ರಭಾವ ಬಳಸಿ ಐಪಿಎಲ್ ಫೈನಲ್ ಶಿಫ್ಟ್: ಡಿಕೆ

ಬಿಸಿಸಿಐ ಹೇಳಿಕೆ ಬೋಗಸ್ | ಗುಜರಾತ್‌ನ ಲಾಭಕ್ಕಾಗಿ ಈ ನಿರ್ಧಾರ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್‌ಗೆ ಸ್ಥಳಾಂತರಿಸಿರುವ ವಿಚಾರದಲ್ಲಿ ಬಿಸಿಸಿಐ ಸಂಪೂರ್ಣ ಮಾಹಿತಿ ನೀಡದೆ, ಸುಳ್ಳು ಹೇಳುತ್ತಿದೆ. ರಾಜಕೀಯ ಪ್ರಭಾವ ಬಳಸಿ ಐಪಿಎಲ್ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.



ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಬಿಸಿಸಿಐ ಕಾರ್ಯದರ್ಶಿ ಬೋಗಸ್ ಹೇಳಿಕೆ ನೀಡುತ್ತಿದ್ದು, ಸಂಪೂರ್ಣ ಮಾಹಿತಿ ನೀಡಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್ ನೀಡುತ್ತಿದ್ದರು. ಅದು ಹೆಚ್ಚಾಗುತ್ತದೆಯೇ? ನಮ್ಮ ಮೇಲೆ ಆರೋಪಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರು, ತಾವು ಪಡೆದಿದ್ದ ಟಿಕೆಟ್ ವಾಪಸ್ ಕೊಡಬೇಕಿತ್ತು. ನಮ್ಮ ಶಾಸಕರಿಗೆ ಅವರದ್ದೇ ಸ್ಥಾನ, ಗೌರವವಿದೆ ಎಂದರು.

ಐಪಿಎಲ್ ಪಂದ್ಯ ಸ್ಥಳಾಂತರ ಬಿಜೆಪಿ ನಾಯಕತ್ವದಲ್ಲಿ ನಡೆಯುತ್ತಿದೆ. ಗುಜರಾತ್‌ಗೆ ದೊಡ್ಡ ಆರ್ಥಿಕ ಅನುಕೂಲ ಮಾಡಿಕೊಡಲು ಸ್ಥಳಾಂತರ ಮಾಡಲಾಗಿದೆ. ಅಹಮದಾಬಾದ್‌ನಲ್ಲಿ 1 ಲಕ್ಷದವರೆಗೆ ಆಸನವಿದೆ. ಅದರಿಂದ ದೊಡ್ಡ ಲಾಭವಾಗುತ್ತದೆ ಎಂದು ಬಿಸಿಸಿಐ ಈ ಕ್ರಮ ಕೈಗೊಂಡಿದೆ. ಅದರ ಜತೆಗೆ ರಾಜಕೀಯ ಪ್ರಭಾವವೂ ಇದಕ್ಕೆ ಕಾರಣ. ಪ್ರತಿವರ್ಷ ಇದೇ ರೀತಿ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಿಸಲಾಗುತ್ತಿದೆ ಎಂದರು.

ರಾಜ್ಯದಲ್ಲೂ 2 ದೊಡ್ಡ ಕ್ರೀಡಾಂಗಣ ನಿರ್ಮಾಣಕ್ಕೆ ಅನುಮತಿಸಲಾಗಿದೆ. ಅದರ ಜತೆಗೆ ಚಿನ್ನಸ್ವಾಮಿ ಕ್ರೀಡಾಂಗಣವನ್ನು 60 ಸಾವಿರ ಆಸನ ಸಾಮರ್ಥ್ಯಕ್ಕೆ ಶಿಫಾರಸು ಮಾಡಲಾಗಿದೆ ಎಂದರು.

ಶಾಸಕರು, ಅಧಿಕಾರಿಗಳಿಗೆ 1650 ಟಿಕೆಟ್‌ಗೆ ಬೇಡಿಕೆ?

ನಿಗದಿತ 15% ಜತೆಗೆ 10057 ಹೆಚ್ಚುವರಿ ಟಿಕೆಟ್ ಕೇಳಿದ್ದ ಕೆಎಸ್‌ಸಿಎ?

ಬೆಂಗಳೂರು: ಬೆಂಗಳೂರಿನಿಂದ ಐಪಿಎಲ್ ಫೈನಲ್ ಸ್ಥಳಾಂತರಗೊಳ್ಳಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) 10057 ಹೆಚ್ಚುವರಿ ಕಾಂಪ್ಲಿಮೆಂಟರಿ ಟಿಕೆಟ್‌ಗಳನ್ನು ಕೇಳಿದ್ದೇ ಕಾರಣ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿ ರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, 'ಕ್ರೀಡಾಂಗಣದ ಆಸನ ಸಾಮರ್ಥ್ಯ 35000 ಇರುವಾಗ, ಇಷ್ಟು ದೊಡ್ಡ ಪ್ರಮಾಣದಲ್ಲಿ ಉಚಿತ, ರಿಯಾಯಿತಿ ದರದಲ್ಲಿ ಟಿಕೆಟ್ ಕೇಳುವುದು ಸೂಕ್ತವಲ್ಲ. ಹೀಗಾಗಿ, ಬೆಂಗಳೂರಲ್ಲಿ ಫೈನಲ್ ನಡೆಸುವುದು ಅಸಾಧ್ಯ ಎನಿಸಿ ಸ್ಥಳಾಂತರಕ್ಕೆ ನಿರ್ಧರಿಸಿದೆವು' ಎಂದಿದ್ದಾರೆ.

ಕೆಎಸ್‌ಸಿಎ ಕೇಳಿದ 10057 ಟಿಕೆಟ್‌ಗಳ ಪೈಕಿ 900 ಟಿಕೆಟ್‌ಗಳು ಎಂಎಲ್‌ಎ/ಎಂಎಲ್‌ಸಿಗಳಿಗೆ, 750 ಟಿಕೆಟ್‌ಗಳು ತಜ್ಞರ ಸಮಿತಿ ಹಾಗೂ ಸರ್ಕಾರದ ಇತರೆ ಇಲಾಖೆಗಳಿಗೆ ನೀಡಲು ಬೇಕಿದ್ದವು. ಇದಲ್ಲದೇ, ರಿಯಾಯಿತಿ ದರದಲ್ಲೂ ಸಾವಿರಾರು ಟಿಕೆಟ್‌ಗೆ ಬೇಡಿಕೆ ಬಂದಿತ್ತು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ತನ್ನ ಕ್ರಿಕೆಟ್ ಕ್ಲಬ್‌ಗಳಿಗೆ ಕೊಡಲು ತಲಾ 2000 ರುಪಾಯಿಗೆ ಪಿ3 ಸ್ಟ್ಯಾಂಡ್‌ನ 3007 ಟಿಕೆಟ್ ಹಾಗೂ ಸದಸ್ಯರ ಪತ್ನಿ, ಮಕ್ಕಳಿಗೆ ಮೆಂಬರ್ಸ್ ಸ್ಟ್ಯಾಂಡ್‌ನ 900 ಟಿಕೆಟ್‌ಗೆ ಬೇಡಿಕೆ ಬಂದಿತ್ತು. ಅಲ್ಲದೆ, ಕೆಎಸ್‌ಸಿಎ ಆಜೀವ ಸದಸ್ಯರಿಗೆ ನೀಡಲು ಎಂ4 ಸ್ಟ್ಯಾಂಡ್‌ನ 1000 ಟಿಕೆಟ್‌ಗಳನ್ನು ತಲಾ 2000ದಿಂದ 3500 ರು.ಗೆ ಕೊಡುವಂತೆ ಕೋರಲಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಕೆಎಸ್‌ಸಿಎಗೆ ಶೇ.15ರಷ್ಟು ಉಚಿತ ಕೋಟಾ ಜೊತೆ 10000 ಹೆಚ್ಚುವರಿ ಟಿಕೆಟ್ ನೀಡಿದರೆ, ಅಭಿಮಾನಿಗಳಿಗೆ ಉಳಿಯುವುದು 20000 ಟಿಕೆಟ್ ಮಾತ್ರ. ನಿಯಮದ ಪ್ರಕಾರ ಇದು ಸೂಕ್ತವಲ್ಲ ಎನ್ನುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿತು ಎನ್ನಲಾಗಿದೆ.

ಶಾಸಕರಿಗೆ ಕೊಡೋದು 2 ಫ್ರೀ ಟಿಕೆಟ್ ಅಷ್ಟೇ: ಪರಮೇಶ್ವರ್

ಲಾಭಕ್ಕಾಗಿ ಐಪಿಎಲ್ ಫೈನಲ್ ಶಿಫ್ಟ್: ಸಚಿವ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಶಾಸಕರು ಟಿಕೆಟ್ ಕೇಳಿದ್ದಕ್ಕಾಗಿ ಐಪಿಎಲ್ ಫೈನಲ್ ಪಂದ್ಯವನ್ನು ಗುಜರಾತ್‌ಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪ ಆಧಾರ ರಹಿತ. ಈ ಕುರಿತು ಬಿಸಿಸಿಐ ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ನೇರವಾಗಿ ಹೇಳಿಕೆ ನೀಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.



ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ವಿಧಾನಸಭೆ, ವಿಧಾನ ಪರಿಷತ್ ಎರಡೂ ಸೇರಿ 300 ಶಾಸಕರಿದ್ದಾರೆ. ಒಬ್ಬರಿಗೆ ಎರಡು ಟಿಕೆಟ್‌ಗಳನ್ನು ನೀಡಲಾಗುತ್ತಿದ್ದು ಒಟ್ಟು 600 ಟಿಕೆಟ್ ನೀಡುವ ಕಾರಣಕ್ಕಾಗಿ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಹೇಳಲಿ. ಯಾರಿಗೆಲ್ಲ ಟಿಕೆಟ್ ಕೊಟ್ಟಿದ್ದಾರೆ? ಎಷ್ಟು ಜನರಿಗೆ ಟಿಕೆಟ್ ಕೊಟ್ಟಿದ್ದಾರೆ ಹೇಳಲಿ. ಎದುರಾಳಿ ತಂಡದ ಸಿಎಸ್‌ಕೆ ಯವರೂ ಯಾರಿಗೆಲ್ಲ ಟಿಕೆಟ್ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಏನು ಬೇಕಿದ್ರೂ ಟೀಕಿಸಲಿ: ಬಿಜೆಪಿ, ಜೆಡಿಎಸ್‌ನವರು ಏನಾದರೂ ಟೀಕೆ ಮಾಡಿಕೊಳ್ಳಲಿ. ಅವರ ಅವಧಿಯಲ್ಲಿ ಕ್ರೀಡೆಗೆ ಎಷ್ಟು ಪ್ರೋತ್ಸಾಹ ನೀಡುತ್ತಿದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದ ಗೃಹ ಸಚಿವರು, ಅಹಮದಾಬಾದ್ ಸ್ಟೇಡಿಯಂನಲ್ಲಿ 1 ಲಕ್ಷ ಆಸನಗಳಿವೆ. ಹೆಚ್ಚಿನ ಲಾಭವಾಗುತ್ತದೆ ಎಂದು ಫೈನಲ್ ಸ್ಥಳಾಂತರ ಮಾಡಲಾಗಿದೆ. ಇದಕ್ಕೂ, ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ ಎಂದರು.

ಅಮಿತ್ ಶಾ ದುಡ್ಡು ಕೊಟ್ಟು ಐಪಿಎಲ್‌ಗೆ ಹೋಗ್ತಾರಾ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಅಹಮದಾಬಾದ್‌ನಲ್ಲಿ ಪಂದ್ಯ ನಡೆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಂದ್ಯ ವೀಕ್ಷಣೆಗೆ ಹೋಗುವುದಿಲ್ಲವೇ? ಅವರು ದುಡ್ಡು ಕೊಟ್ಟು ಟಿಕೆಟ್ ಖರೀದಿ ಮಾಡಿ ಹೋಗುತ್ತಾರಾ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಐಪಿಎಲ್ ಟಿಕೆಟ್ ಕುರಿತು ಸದನದಲ್ಲಿ ಮಾತನಾಡಿದ್ದೇ ವಿರೋಧ ಪಕ್ಷದ ನಾಯಕ ಆರ್.ಅಶೋಕ್. ಅದಕ್ಕೆ ಉಳಿದ ಶಾಸಕರು ಧ್ವನಿಗೂಡಿಸಿದರು. ಸುಮ್ಮನೆ ಶಾಸಕರ ಮೇಲೆ ಬಿಸಿಸಿಐ ಹೇಳುತ್ತಿದೆ ಎಂದರು. ಕರ್ನಾಟಕಕ್ಕೆ ಬಂಡವಾಳ ಆಕರ್ಷಿಸುವುದರಲ್ಲಿ ಅನ್ಯಾಯ ಮಾಡುತ್ತಿರುವ ರೀತಿಯಲ್ಲೇ ಐಪಿಎಲ್ ಫೈನಲ್ ಸ್ಥಳಾಂತರಿಸಲಾಗಿದೆ ಎಂದರು.

ಸರ್ಕಾರ 10000 ವಿವಿಐಪಿ ಟಿಕೆಟ್ ಕೇಳಿದ್ದೇ ಫೈನಲ್ ಶಿಫ್ಟ್‌ಗೆ ಕಾರಣ: ನಿಖಿಲ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಿಂದ ಐಪಿಎಲ್ ಫೈನಲ್ ಪಂದ್ಯ ಕೈತಪ್ಪಲು ರಾಜ್ಯ ಕಾಂಗ್ರೆಸ್ ಸರ್ಕಾರವು 10000 ಉಚಿತ ವಿವಿಐಪಿ ಟಿಕೆಟ್‌ಗೆ ಬೇಡಿಕೆಯಿಟ್ಟಿದ್ದೇ ಅಸಲಿ ಕಾರಣ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಕ್ರೀಡಾಂಗಣದ ಸಾಮರ್ಥ್ಯ ಸಾಲುತ್ತಿಲ್ಲ ಎಂಬ ಸುಳ್ಳು ಕಥೆಗಳನ್ನು ಹೇಳುತ್ತಿದ್ದರೆ, ಇತ್ತ ಬಿಸಿಸಿಐ ಸತ್ಯವನ್ನೇ ಬಿಚ್ಚಿಟ್ಟಿದೆ ಎಂದು ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ವ್ಯಕ್ತಿತ್ವ ಪರೀಕ್ಷೆ'ಗೆ ಏಜೆಂಟ್‌ಗಳ ಹಾವಳಿ: ಕೆಪಿಎಸ್‌ಸಿ ಎಚ್ಚರಿಕೆ

ವಾಮಮಾರ್ಗ ಬೇಡ: ಅಭ್ಯರ್ಥಿಗಳಿಗೆ ಸೂಚನೆ
ಅನುಚಿತ ಮಾರ್ಗ ಹಿಡಿದರೆ ಕ್ರಿಮಿನಲ್ ಕೇಸ್

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಗೆಜೆಟೆಡ್ ಪ್ರೊಬೆಷನರ್384 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಅಂತಿಮ ಹಂತವಾಗಿರುವ 'ವ್ಯಕ್ತಿತ್ವ ಪರೀಕ್ಷೆ'ಯಲ್ಲಿ ಅಭ್ಯರ್ಥಿಗಳಿಗೆ ನೆರವಾಗುವುದಾಗಿ ಏಜೆಂಟರು, ಮಧ್ಯವರ್ತಿಗಳು ಅಭ್ಯರ್ಥಿಗಳಿಗೆ ಆಮಿಷ ಒಡ್ಡುತ್ತಿದ್ದು, ಈ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೆಪಿಎಸ್‌ಸಿ ತಿಳಿಸಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್‌ಗ್ರೂಪ್-ಎ ಮತ್ತು ಬಿ ವೃಂದದ 384 ಹುದ್ದೆಗಳ ವ್ಯಕ್ತಿತ್ವ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆ ಆರಂಭವಾಗಿದ್ದು, ಮೇ 10ರವರೆಗೆ ನಡೆಯಲಿದೆ. ಈ ನಡುವೆ ವ್ಯಕ್ತಿತ್ವ ಪರೀಕ್ಷೆ ಬಗ್ಗೆ ಹಬ್ಬುತ್ತಿರುವ ವದಂತಿ ಕುರಿತು ಆತಂಕಗೊಂಡು, ಕೆಪಿಎಸ್‌ಸಿಗೆ ಅಭ್ಯರ್ಥಿಗಳು ಕರೆ ಮಾಡುತ್ತಿದ್ದಾರೆ.

ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟ್‌ಗಳು, ಆಯೋಗದ ಅಧಿಕಾರಿ, ಸಿಬ್ಬಂದಿ ಅಥವಾ ಅನ್ಯವ್ಯಕ್ತಿಗಳ ಮುಖಾಂತರ ಹಣ ನೀಡುವುದು, ಇನ್ನಿತರೆ ವಾಮಮಾರ್ಗಗಳನ್ನು ಅನುಸರಿಸಿ ಆಯ್ಕೆ ಹೊಂದಲು ಪ್ರಯತ್ನಿಸಿದಲ್ಲಿ, ಅಂಥ ಅಭ್ಯರ್ಥಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಜ್ಯೋತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಚಿತ ಮಾರ್ಗ ಅನುಸರಿಸಿರುವುದು ಗೊತ್ತಾದರೆ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. ಅಭ್ಯರ್ಥಿತ್ವ ರದ್ದಾಗಲಿದೆ ಎಂದು ಎಚ್ಚರಿಸಲಾಗಿದೆ.

ಸುದ್ದಿ ಸಿಂಚನ

ಆಂಜನಾದ್ರಿಗೆ ₹2.5 ಕೋಟಿಯ ಚಿನ್ನಾಭರಣ ಅರ್ಪಿಸಿದ ಉದ್ಯಮಿ

ಗಂಗಾವತಿ: ಆಂಜನೇಯನ ಜನ್ಮಸ್ಥಳ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿಗೆ ಎಎಂಆರ್ ಗ್ರೂಪ್‌ನ ಅಧ್ಯಕ್ಷ ಡಾ.ಎ.ಮಹೇಶ ರೆಡ್ಡಿ ಕುಟುಂಬಸ್ಥರು ಸುಮಾರು ₹2.5 ಕೋಟಿ ಮೌಲ್ಯದ ಚಿನ್ನಾಭರಣ ಅರ್ಪಿಸಿದರು. ಅತ್ಯಂತ ಕಲಾತ್ಮಕವಾಗಿ ವಿನ್ಯಾಸಗೊಳಿಸಿದ ಬಂಗಾರದ ಪ್ರಭಾವಳಿ, ಛತ್ರಿ, ಕಿರೀಟ ಹಾಗೂ ಗದೆಯನ್ನು ಶುಕ್ರವಾರದ ಶುಭ ಮೂಹರ್ತದಲ್ಲಿ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿ ಆಂಜನೇಯಸ್ವಾಮಿಗೆ ಅರ್ಪಿಸುವ ಮೂಲಕ ತಮ್ಮ ಸೇವೆ ಸಲ್ಲಿಸಿದರು.

ಕಾನೂನು ವಿವಿ ಸಿಂಡಿಕೇಟ್‌ಗೆ 5 ಸದಸ್ಯರ ನಾಮನಿರ್ದೇಶನ

ಬೆಂಗಳೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿವಿಯ ಸಿಂಡಿಕೇಟ್ ಸದಸ್ಯರನ್ನಾಗಿ ಐವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ನಾಮ ನಿರ್ದೇಶನ ಮಾಡಿದ್ದಾರೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಹೆಸರುಗಳನ್ನು ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ ಎಸ್.ಬಿ.ರಾಜಣ್ಣ, ಇತರ ಹಿಂದುಳಿವ ವರ್ಗದಿಂದ ರಮೇಶ್ ಆರ್.ಬಡ್ನೂರ್, ಧ್ರುವ ರಾಜಣ್ಣಪ್ಪನವರ್, ಪರಿಶಿಷ್ಟ ಜಾತಿಯಿಂದ ಲೋಕೇಶ್ ಕೆ.ಜಿ. ಮತ್ತು ಪರಿಶಿಷ್ಟ ಜಾತಿ (ಮಹಿಳೆ) ಕೋಟಾದಿಂದ ಪದ್ಮಾವತಿ ಎಚ್.ಮಾನೆರನ್ನು ನೇಮಿಸಲಾಗಿದೆ.

ಶಿವಮೊಗ್ಗ: ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು

ಶಿವಮೊಗ್ಗ: ಬೈಕ್ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆ ಅಡ್ಡ ಬಂದಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಸವಾರ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಸ್ ಚಲಾಯಿಸುವಾಗಲೇ ಚಾಲಕಗೆ ಹೃದಯಾಘಾತ

ಮಡಿಕೇರಿ: ಖಾಸಗಿ ಬಸ್ ಚಾಲಕ, ಬಸ್ ಚಲಾಯಿಸುತ್ತಿದ್ದಾಗಲೇ ಆತನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪ ಶುಕ್ರವಾರ ಮುಂಜಾನೆ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್(50) ಮೃತರು. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಾಹನ ತಡೆದು ₹3 ಲಕ್ಷ ಪೀಕಿದ ಬಳ್ಳಾರಿ ಎಸ್‌ಪಿ ಗನ್‌ಮ್ಯಾನ್ ಸಸ್ಪೆಂಡ್

ಬಳ್ಳಾರಿ: ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ತಡೆದು ₹3 ಲಕ್ಷ ವಸೂಲಿ ಮಾಡಿದ ಆರೋಪದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಅಂಗರಕ್ಷಕ (ಗನ್‌ಮ್ಯಾನ್)ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಗನ್‌ಮ್ಯಾನ್ ದೇವರಾಜ್, ಇನ್ನೊಬ್ಬನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆ ಮರೆಸಿಕೊಂಡಿದ್ದಾನೆ. ಎಸ್ಪಿ ಡಾ| ಸುಮನ್ ಡಿ.ಪನ್ನೇಕರ್‌ಅವರ ಗನ್‌ಮ್ಯಾನ್ ದೇವರಾಜ್ ಏ.28ರಂದು ಪಡಿತರ ಅಕ್ಕಿ ಸಾಗಾಟ ವಾಹನವನ್ನು ತಡೆದು ತಾವು ಎಸ್ಪಿ ಸ್ಕ್ವ್ಯಾಡ್ ಎಂದು ಹೇಳಿ, ₹3 ಲಕ್ಷ ವಸೂಲಿ ಮಾಡಿದ್ದರೆಂದು ವಾಹನ ಮಾಲಿಕ ದೂರು ನೀಡಿದ್ದಾರೆ.

ರಾತ್ರಿ ಇಡೀ ಹಳ್ಳದಲ್ಲಿ ಕೂತಿದ್ದ 1.5 ವರ್ಷದ ಮಗುವಿನ ರಕ್ಷಣೆ

ಚಿಕ್ಕಮಗಳೂರಿನ ಎಸ್ಟೇಟಲ್ಲಿ ಕಾಣೆ ಆಗಿದ್ದ ಮಗು
ಮಗುವಿಗಾಗಿ 12 ಗಂಟೆ ಹುಡುಕಿದ ಪೊಲೀಸ್

• **ಕನ್ನಡಪ್ರಭ ವಾರ್ತೆ** ಕೊಟ್ಟಿಗೆಹಾರ

ಸತತ 12 ಗಂಟೆ ಕಾಲ ಏಕಾಂಗಿಯಾಗಿ ಕಡು ಕತ್ತಲೆ, ಮಳೆಯಲ್ಲಿ ಇಡೀ ರಾತ್ರಿ ಕಳೆದ ಒಂದೂವರೆ ವರ್ಷದ ಮಗುವನ್ನು ಪೊಲೀಸರು ಸುರಕ್ಷಿತವಾಗಿ ಪತ್ತೆ ಮಾಡಿ ಸಂರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣೆ ವ್ಯಾಪ್ತಿ ನಡೆದಿದೆ.



ಮಧ್ಯಪ್ರದೇಶದ ಭೋಪಾಲ್ ಮೂಲದ ಗೋನು ಹಾಗೂ ಸೋನಾ ದಂಪತಿ ಮೂರು ದಿನಗಳ ಹಿಂದೆ ಕೆಲಸಕ್ಕಾಗಿ ಕೆಳಗೂರು ಟೀ ಎಸ್ಟೇಟ್‌ಗೆ ಬಂದಿದ್ದರು. ಇವರ ಮಗ ಒಂದೂವರೆ ವರ್ಷದ ಶಿವಂ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಾಣೆಯಾಗಿದ್ದನು. ಹುಡುಕಾಟ ನಡೆಸಿದ ಪೋಷಕರು ಬಾಳೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪೊಲೀಸರು, ಎಸ್ಟೇಟ್ ಸಿಬ್ಬಂದಿ, ಪೋಷಕರು ಗುರುವಾರ ತಡರಾತ್ರಿ ವರೆಗೆ ಹುಡುಕಾಟ ನಡೆಸಿದ್ದರು. ಆದರೂ ಮಗು ಪತ್ತೆಯಾಗಿರಲಿಲ್ಲ.


ಶುಕ್ರವಾರ ಬೆಳಗ್ಗೆ ಡಾಗ್ ಸ್ಕ್ವಾಡ್ ಹಾಗೂ ಥರ್ಮಲ್ ಡ್ರೋನ್ ಬಳಸಿ ಕಾರ್ಯಾಚರಣೆ ಮುಂದುವರಿಸಲಾಯಿತು. ಈ ವೇಳೆ ಮನೆಯಿಂದ ಸುಮಾರು 350 ಮೀಟರ್ ದೂರದಲ್ಲಿ ಇರುವ ಹಳ್ಳದಲ್ಲಿ ಮಗು ಪತ್ತೆಯಾಗಿದೆ.

ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಸೂಕ್ತ:ಕೃಷ್ಣ

ಅಧಿಕಾರಿಗಳಿಗೆ ಸಲಹೆ ನೀಡಿದ ಕೃಷ್ಣಬೈರೇಗೌಡ
ಜನರಿಗೆ ಸುಲಭವಾಗಿ ಸೇವೆ ಸಿಗಬೇಕು: ಸಚಿವ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ವಾಹನಗಳ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡುವುದು ಸೂಕ್ತ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯ ಪಟ್ಟಿದ್ದಾರೆ.



ವಿಕಾಸಸೌಧದಲ್ಲಿ ಶುಕ್ರವಾರ ಸಕಾಲ ಸೇವೆಗಳ ಅಡಿ ನೀಡಲಾಗುತ್ತಿರುವ ಸೇವೆಗಳಿಗೆ ಮತ್ತಷ್ಟು ವೇಗ ನೀಡುವ ಸಂಬಂಧ ಅಧಿಕಾರ ಸಭೆ ನಡೆಸಿ ಮಾತನಾಡಿ, ಚಾಲನಾ ಪರವಾನಗಿ ಪಡೆಯಲು ಆಧಾರ್ ಕಡ್ಡಾಯ ಮಾದರಿಯಲ್ಲಿ ವಾಹನಗಳ ನೋಂದಣಿಗೆ ಆಧಾರ್ ಇ-ಕೆವೈಸಿ ಏಕೆ ಕಡ್ಡಾಯ ಮಾಡಬಾರದು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಸಕಾಲ ಗ್ಯಾರಂಟಿ ಸೇವೆಯನ್ನು ನಿಗದಿತ ಸಮಯಕ್ಕೆ ನೀಡಬೇಕು.

ಈ ನಿಟ್ಟಿನಲ್ಲಿ ಸಕಾಲಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಯ ಸೇವೆ ಬಗೆಗಿನ ದತ್ತಾಂಶ ಬೆರಳ ತುದಿಯಲ್ಲಿ ಇರಬೇಕು. ಅದಕ್ಕಾಗಿಯೇ ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ಸಕಾಲ ಕುಟುಂಬ ಡೇಟಾಬೇಸ್ ಅಪ್‌ಡೇಟ್ ಮಾಡಲಾಗುತ್ತಿದೆ. ಕೆಲ ಸೇವೆಗಳನ್ನು ಆಟೋಮೇಷನ್ ಮಾಡುವ ಅಗತ್ಯವಿದೆ ಎಂದು ಸಚಿವರು ಹೇಳಿದರು. ಸೇವೆಗಳ ಆಟೋಮೇಷನ್ ಮಾಡಿದರೆ ಜನರಿಗೆ ಸೇವೆ ಶೀಘ್ರವಾಗಿ ಸಿಗಲಿದೆ ಎಂದು ಸಚಿವರು ಅಭಿಪ್ರಾಯಿಸಿದರು.

ಕೆಎಸ್‌ಒಯು: ಮುಂದುವರೆದ ಸರ್ಕಾರ-ರಾಜ್ಯಪಾಲರ ಫೈಟ್

ಕೆಎಸ್‌ಒಯು ಬ್ಯಾಂಕ್ ಖಾತೆ ಸ್ಥಗಿತ ಕ್ರಮ
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್ ಗರಂ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್‌ಒಯು) ಶಿಷ್ಟಾಚಾರ ಉಲ್ಲಂಘನೆ, ಹಣದುರುಪಯೋಗ ಆರೋಪದ ಪ್ರಕರಣ ಸಂಬಂಧ ಬ್ಯಾಂಕ್ ಖಾತೆಗಳ ಸ್ಥಗಿತ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಪತ್ರ ಜಟಾಪಟಿ ಮುಂದುವರೆದಿದೆ.

ಕೆಎಸ್‌ಒಯುನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಕೂಡಲೇ ಕ್ರಮ ವಾಪಸ್ ಪಡೆಯಲು ಸೂಚಿಸಿದ್ದಾರೆ.

ಈ ಸಂಬಂಧ ರಾಜ್ಯಪಾಲರ ನಿರ್ದೇಶನಾನುಸಾರ ಅವರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖುಷ್ಬೂ ಅವರಿಗೆ ಪತ್ರ ಬರೆದಿದ್ದಾರೆ. ವಿವಿಯಲ್ಲಿ ಯಾವುದೇ ಅಕ್ರಮಗಳು ನಡೆದಿದ್ದರೂ, ಅದರ ತನಿಖೆಯನ್ನು ಕಾನೂನುಬದ್ಧವಾಗಿ ನಡೆಸಬೇಕು. ಅದನ್ನು ಬಿಟ್ಟು ಇಡೀ ವಿವಿಯ ಆರ್ಥಿಕ ವ್ಯವಹಾರವನ್ನೇ ಸ್ಥಗಿತಗೊಳಿಸುವುದು ಸರಿಯಲ್ಲ. ಖಾತೆ ಸ್ಥಗಿತ ಒಂದು 'ಅಪಕ್ವ ಮತ್ತು ಅತಿರೇಕದ ಕ್ರಮ'. ಇದು ವಿವಿಯ ದೈನಂದಿನ ಕಾರ್ಯಚಟುವಟಿಕೆಗಳಿಗೆ ದೊಡ್ಡ ಅಡ್ಡಿಯಾಗಿದೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊಂಚ ರಿಲೀಫ್ ತಾಪಮಾನ 3-5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆ


ರಾಜ್ಯದ ಬಹುತೇಕ ಕಡೆ ಈಗ 40 ಡಿಗ್ರಿಗಿಂತ ಕಮ್ಮಿ ತಾಪಮಾನ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಉತ್ತರ ಒಳನಾಡು, ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಿರುವುದರಿಂದ ಶುಕ್ರವಾರದಂದು ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಭಾರೀ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆ ಸ್ವಲ್ಪ ನಿರಾಳರಾಗಿದ್ದಾರೆ.

ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರದಲ್ಲಿ ತಾಪಮಾನವು ಗರಿಷ್ಠ 5 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆಯಾಗಿದೆ. ಹೊನ್ನಾವರ, ವಿಜಯಪುರ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಉಷ್ಣಾಂಶ ಇಳಿಕೆಯಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್‌ಮತ್ತಿತರ ಜಿಲ್ಲೆಗಳಲ್ಲಿ 43 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತಿದ್ದ ಗರಿಷ್ಠ ತಾಪಮಾನ, ಶುಕ್ರವಾರದಂದು ಕಲಬುರಗಿಯಲ್ಲಿ ಗರಿಷ್ಠ 38.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೀದರ್‌ನಲ್ಲಿ 37.8, ಬಳ್ಳಾರಿ 37.3, ವಿಜಯಪುರ ಮತ್ತು ಧಾರವಾಡದಲ್ಲಿ ತಲಾ 37 ಹಾಗೂ ಬಾಗಲಕೋಟೆಯಲ್ಲಿ



36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ದಕ್ಷಿಣ ಒಳನಾಡಿನ ಮೂಡಿಗೆರೆ, ಬೆಂಗಳೂರು ಜಿಕೆವಿಕೆ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.6 ಡಿಗ್ರಿ ಸೆಲ್ಸಿಯಸ್, ಚಂದೂರಾಯನಹಳ್ಳಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಮುಂದಿನ ಎರಡು ದಿನ ರಾಜ್ಯದ ವಿವಿಧೆಡೆ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದ್ದು, ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೊರೆ ಅರ್ಜಿ ನಾಡಿದ್ದು ವಿಚಾರಣೆಗೆ ಬರುವ ಸಾಧ್ಯತೆ

ಶೃಂಗೇರಿ ಮರುಮತ ಎಣಿಕೆ ವಿರುದ್ಧ ಸುಪ್ರೀಂಗೆ ರಾಜೇಗೌಡ

• **ಕನ್ನಡಪ್ರಭ ವಾರ್ತೆ** ಚಿಕ್ಕಮಗಳೂರು

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಫಲಿತಾಂಶದ ವಿರುದ್ಧ ಇದೀಗ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.



ರಾಜೇಗೌಡ ಪರ ವಕೀಲರು ಸಲ್ಲಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ ಬರುವ ಸಾಧ್ಯತೆ ಇದೆ. ಗುರುವಾರವೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು 'ಕನ್ನಡಪ್ರಭ'ಕ್ಕೆ ವಕೀಲ ಸುಧೀರ್ ಕುಮಾರ್ ಮುರೊಳ್ಳಿ ಮಾಹಿತಿ ನೀಡಿದ್ದಾರೆ.

ಯಾವ ಅಂಶಗಳ ಮೇಲೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ. 2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತದಿಂದ ಜಯಿಸಿದ್ದರು. ಪರಾಜಿತ ಬಿಜೆಪಿ ಅಭ್ಯರ್ಥಿ ಜೀವರಾಜ್ ಅಂಚೆ ಮತ ಎಣಿಕೆಯಲ್ಲಿ ಲೋಪವಾಗಿದ್ದು, ತಿರಸ್ಕೃತ 279 ಅಂಚೆ ಮತ ಪುನರ್ ಪರಿಶೀಲಿಸಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು. ಮೇ 2 ರಂದು ಚುನಾವಣಾ ಆಯೋಗ ಪರಿಶೀಲನೆ ಮತ್ತು ಮರು ಎಣಿಕೆ ನಡೆಸಿತ್ತು.

ಈ ವೇಳೆ 2023ರಲ್ಲಿ ಕಾಂಗ್ರೆಸ್‌ನ ರಾಜೇಗೌಡರು ಪಡೆದ ಅಂಚೆ ಮತದ ಪೈಕಿ ಬರೋಬ್ಬರಿ 255 ಮತ ಹಾಗೂ ಬಿಜೆಪಿಯ ಜೀವರಾಜ್ ಪಡೆದ ಮತಗಳ ಪೈಕಿ 2 ಮತ ಅಸಿಂಧು ಆಗಿದ್ದವು. ಹೀಗಾಗಿ, 2023ರಲ್ಲಿ ಜಯಶಾಲಿಯಾಗಿದ್ದ ಟಿ.ಡಿ.ರಾಜೇಗೌಡ 52 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಬಿಜೆಪಿ ಅಭ್ಯರ್ಥಿ ಜೀವರಾಜ್ 52 ಮತದಿಂದ ಗೆಲುವು ಸಾಧಿಸಿದ್ದರು. ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ ಜೀವರಾಜ್ ಹೈಕೋರ್ಟ್‌ಗೆ ಎಫ್‌ಐಆರ್ ರದ್ದಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಎಫ್‌ಐಆರ್ ರದ್ದಿಗೆ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷದ ಟಿ.ಡಿ.ರಾಜೇಗೌಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಸಲೂನ್‌ಗೆ ಬಂದ ಮಂಗಕ್ಕೆ ಹೇರ್‌ಕಟ್ ಮಾಡಿದ ಕ್ಷೌರಿಕ

ಪ್ರತಿದಿನವೂ ಬಂದು ಕನ್ನಡಿ ನೋಡುತ್ತಿದ್ದ ಕೋತಿ
ಚಾಮರಾಜನಗರ ಜಿಲ್ಲೇಲಿ ಅಪರೂಪದ ಘಟನೆ

• **ಕನ್ನಡಪ್ರಭ ವಾರ್ತೆ** ಚಾಮರಾಜನಗರ

ಚೇಷ್ಟೆಗೆ ಹೆಸರಾಗಿರುವ ಕೋತಿಗಳು ಒಮ್ಮೊಮ್ಮೆ ತಮ್ಮ ವಿಶೇಷ ವರ್ತನೆಗಳಿಂದ ಎಲ್ಲರ ಗಮನ ಸೆಳೆಯುತ್ತವೆ. ಜೊತೆಗೆ, ನೋಡುಗರ ಮೊಗದಲ್ಲಿ ನಗುವನ್ನು ಉಕ್ಕಿಸುತ್ತವೆ.



ಅದರಂತೆ, ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಕೋತಿಗೆ ಹೇರ್‌ಕಟ್ ಮಾಡಿದ ಅಪರೂಪದ ಘಟನೆ ನಡೆದಿದೆ.

ಗ್ರಾಮದ ದೇವು ಸಲೂನ್ ಎಂಬಲ್ಲಿಗೆ ಕೋತಿಯೊಂದು ದಿನವೂ ಬಂದು ಹೋಗುತ್ತಿತ್ತು. ಕನ್ನಡಿ ನೋಡುತ್ತಾ ಕುಳಿತುಕೊಳ್ಳುತ್ತಿತ್ತು. ಇದನ್ನು ಗಮನಿಸಿದ ಸಲೂನ್ ಮಾಲೀಕ ದೇವರಾಜ್ ಗದರಿಸಿದರೂ ಕೋತಿ ಸಲೂನ್ ಬಿಟ್ಟು ಹೋಗುತ್ತಿರಲಿಲ್ಲ. ಗುರುವಾರದಂದು ಸಲೂನ್‌ಗೆ ಬಂದ ಮಂಗನನ್ನು ಕಂಡ ದೇವರಾಜ್ ಮೊದಲು ತಲೆ ಬಾಚಿದ್ದಾರೆ. ಪ್ರೀತಿಯಿಂದ ತಲೆ ಬಾಚಿದ್ದನ್ನು ಗಮನಿಸಿದ ಕೋತಿ ಮನುಷ್ಯರಂತೆ ತಲೆ ಬಗ್ಗಿಸಿ ಕುಳಿತಿದೆ. ನಂತರ ಹೇರ್ ಸ್ಟೈಲ್ ಮಾಡಿದ್ದು, ಅಲ್ಲಿಯೇ ಇದ್ದ ಗ್ರಾಹಕರೊಬ್ಬರು ವಿಡಿಯೋ ಸೆರೆ ಹಿಡಿದಿದ್ದಾರೆ.

ರಾಜ್ಯದಲ್ಲಿ ತಾಪಮಾನ (ಡಿಗ್ರಿ ಸೆಲ್ಸಿಯಸ್‌ಗಳಲ್ಲಿ)


	ಹಾವೇರಿ	ಶಿವಮೊಗ್ಗ	ಕೊಪ್ಪಳ	ಬಾಗಲಕೋಟೆ	ಮೈಸೂರು
ಗರಿಷ್ಠ	36.0	35.8	35.7	35.2	34.2
ಕನಿಷ್ಠ	22.4	21.4	24.1	25.4	22.0

ಸಿಎಂ ಕುರ್ಚಿ ಗೊಂದಲ ವಿಚಾರ ಬಗ್ಗೆ ಶೀಘ್ರ ದಿಲ್ಲೀಲಿ ಸಭೆ: ಸತೀಶ್



ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಗೊಂದಲ ಇದ್ದು, ಈ ವಿಚಾರದ ಬಗ್ಗೆ ನಾನು ಉತ್ತರ ಕೊಡುವುದಿಲ್ಲ. ಆದಷ್ಟು ಬೇಗನೆ ಇಂತಹ ಗೊಂದಲ ಬಗೆಹರಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ಬಯಸಿದರೆ 5 ವರ್ಷ ನಾನೇ ಸಿಎಂ ಎಂಬುದಾಗಿ ಸಿದ್ದರಾಮಯ್ಯ ಹೇಳಿದ್ದು, ಆ ಕುರಿತು ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ, ಪಕ್ಷದಲ್ಲಿ ಗೊಂದಲ ಇರುವುದು ನಿಜ. ಶೀಘ್ರವೇ ದೆಹಲಿಯಲ್ಲಿ ಸಭೆ ಇದೆ. ಅಲ್ಲಿ ಗೊಂದಲ ಬಗೆಹರಿಸಬೇಕು ಎಂಬುದು ನಮ್ಮ ಮನವಿಯಾಗಿದೆ. ಯಾರು ಮುಖ್ಯಮಂತ್ರಿ ಆಗುತ್ತಾರೋ ಇಲ್ಲವೋ ನಮಗೆ ಗೊತ್ತಿಲ್ಲ. ಮೊದಲು ಗೊಂದಲ ಬಗೆಹರಿಸಬೇಕಾಗಿದೆ ಎಂದು ಹೇಳಿದರು.

ಡಿಎಂಕೆ-ಎಐಎಡಿಎಂಕೆ ಸೇರಿ ಸರ್ಕಾರ ಮಾಡೋ ನಂಬಿಕೆ ನನಗಿಲ್ಲ: ಎಚ್‌ಡಿಕೆ




ಹೊಳೆನರಸೀಪುರ: ಕೆಲವೊಂದು ಸಂದರ್ಭದಲ್ಲಿ ಸರ್ಕಾರ ರಚನೆ ವಿಚಾರದಲ್ಲಿ ಆಯಾ ರಾಜ್ಯದ ರಾಜ್ಯಪಾಲರು ಅವರದ್ದೇ ಆದ ಕಾನೂನು ಪಂಡಿತರ ಸಲಹೆ ಮೇರೆಗೆ ನಿರ್ಧಾರವನ್ನು ತೆಗೆದುಕೊಂಡಿದ್ದನ್ನು ಕಂಡಿದ್ದೇವೆ. ತಮಿಳುನಾಡು ಗೌರ್ನರ್ ಸ್ಪಷ್ಟ ಬಹುಮತದ ಸಂಖ್ಯೆ ಸ್ಪಷ್ಟಪಡಿಸಿ ಎಂದಿದ್ದಾರೆ. ಡಿಎಂಕೆ-ಎಐಎಡಿಎಂಕೆ ಸೇರಿ ಸರ್ಕಾರ ಮಾಡುವುದು ಊಹಾಪೋಹ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಹಳೇಕೋಟೆಯ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿ ಮಾತನಾಡಿ, ಟಿವಿಕೆ ಪಕ್ಷದ ನಾಯಕ, ನಟ ವಿಜಯ್ ಅವರು ಬಹುಮತ ಸಾಬೀತುಪಡಿಸಲು ಪ್ರಯತ್ನ ಮಾಡುತ್ತಿದ್ದು, ಎರಡು ದಿನದಲ್ಲಿ ಅಸ್ಪಷ್ಟತೆ ಸರಿಪಡಿಸುವ ಸಾಧ್ಯತೆ ಇದೆ ಎಂದರು.

ಮೀಸಲಾತಿ ಹೆಚ್ಚಳ: ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ ತೆರಳಲಿ-ಉಗ್ರಪ್ಪ



ಚಿಕ್ಕಮಗಳೂರು: ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇವಲ ಪತ್ರ ಬರೆದರೆ ಸಾಲದು. ಪತ್ರಗಳಿಗೆ ಮಾವಿನ ಕಾಯಿ ಉದುರುವುದಿಲ್ಲ. ಕೂಡಲೇ ಸಿಎಂ ಸಿದ್ದರಾಮಯ್ಯನವರು ಸರ್ವ ಪಕ್ಷ ನಿಯೋಗದೊಂದಿಗೆ ತೆರಳಿ ಪ್ರಧಾನಿ ಮೋದಿ ಅವರಿಗೆ ಒತ್ತಡ ಹಾಕುವಂತೆ ಕೆಪಿಸಿಸಿ ಉಪಾಧ್ಯಕ್ಷ, ವಾಲ್ಮೀಕಿ ಸಮುದಾಯ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೀಸಲಾತಿ ಪ್ರಮಾಣ ಶೇ.56ಕ್ಕೆ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ 2023ರಲ್ಲಿ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಈ ಕಾಯ್ದೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಮೀಸಲಾತಿ ಹೆಚ್ಚಳವಾಗಬೇಕಾದರೆ ಕೇಂದ್ರ ಇದನ್ನು ಸಂವಿಧಾನದ 9ನೇ ಷೆಡ್ಯೂಲ್‌ನಲ್ಲಿ ಸೇರಿಸಿ ಊರ್ಜಿತಗೊಳಿಸಬೇಕು. ಆಗ ಸೌಲಭ್ಯ ಸಿಗುತ್ತೆ ಎಂದರು.

ಕೆಪಿಸಿಸಿ ಒಬಿಸಿ ವಿಭಾಗದ ಅಧ್ಯಕ್ಷ ಹುದ್ದೆಗೆ ಡಿಕೆಶಿ ಆಪ್ತ ಶ್ರೀನಿವಾಸ್



ಬೆಂಗಳೂರು: ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ಶ್ರೀನಿವಾಸ್ ಅವರನ್ನು ಕಳೆದ ವರ್ಷವೇ ಒಬಿಸಿ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಬಿಜೆಪಿಯ ಮಾಜಿ ಶಾಸಕಿ ಹಾಗೂ ಹಾಲಿ ಕಾಂಗ್ರೆಸ್‌ನಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಶ್ರೀನಿವಾಸ್ ಅವರನ್ನು ಒಬಿಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಪಕ್ಷದ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷ ಅಜಯ್ ಯಾದವ್ ಅವರು ಶ್ರೀನಿವಾಸ್ ನೇಮಕಕ್ಕೆ ತಡೆ ನೀಡಿದ್ದರು. ಇದೀಗ ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಂದಲೇ ಶ್ರೀನಿವಾಸ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿರುವ ಆದೇಶ ಹೊರಬಿದ್ದಿದೆ.

ಸುದ್ದಿ ಸಿಂಚನ

ಜನರ ಅಭಿಪ್ರಾಯ ಪಡೆದು ಪಕ್ಷ ಕಟ್ಟುವೆ: ಯತ್ನಾಳ್

ಕೊಪ್ಪಳ: ಹೊಸ ಪಕ್ಷ ಕಟ್ಟುವ ಕುರಿತು ಈಗಲೇ ಏನು ಹೇಳಲು ಆಗದು, ರಾಜ್ಯಾದ್ಯಂತ ಸುತ್ತಾಟ ನಡೆಸಿ ಜನರ ಅಭಿಪ್ರಾಯ ಪಡೆದ ನಂತರ ಹೊಸ ಪಕ್ಷ ಕಟ್ಟುವ ತೀರ್ಮಾನ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟು ಹೋಗಿದೆ. ಯಾರಾದರೂ ಸಿಎಂ ಆಗಲಿ ನಮಗೆ ಗೊತ್ತಿಲ್ಲ. ಆದರೆ, ಉತ್ತಮ ಆಡಳಿತ ಕೊಡಲಿ ಎಂದರು.

ಕೇರಳ ಸರ್ಕಾರ ರಚನೆ ಬಳಿಕ ಸಂಪುಟ ವಿಸ್ತರಣೆ: ದಿನೇಶ್ ಗುಂಡೂರಾವ್

ಮಂಗಳೂರು: ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ತೀರ್ಮಾನವಿದ್ದು, ಕೇರಳದಲ್ಲಿ ಸರ್ಕಾರ ರಚನೆ ಆದ ನಂತರ ನಮ್ಮ ವರಿಷ್ಠರು ಕರ್ನಾಟಕದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, 'ಪಕ್ಷದಲ್ಲಿ ಯಾರು ಏನೇನು ಪ್ರಯತ್ನ ಮಾಡ್ತಾ ಇದಾರೋ ನನಗೆ ಗೊತ್ತಿಲ್ಲ. ಯಾರು ಯಾವ ದಿನಾಂಕ ನಿಗದಿ ಮಾಡಲು ಸಾಧ್ಯವಿಲ್ಲ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್, ಸೋನಿಯಾ ತೀರ್ಮಾನ ತಗೆದುಕೊಳ್ಳುತ್ತಾರೆ. ಸಮಯ, ಮುಹೂರ್ತ ಎಲ್ಲಾ ಅವರ ವಿವೇಚನೆಗೆ ಬಿಟ್ಟದ್ದು' ಎಂದರು.

ಶೃಂಗೇರಿ ಕ್ಷೇತ್ರದ ಮತ ಡಕಾಯಿತಿಯನ್ನು ಸಿಎಂ ಸಾಬೀತುಪಡಿಸಲಿ: ರವಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಡಕಾಯಿತಿ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದು, ಅದಕ್ಕೆ ಪುರಾವೆಗಳಿದ್ದರೆ ಸಾಬೀತು ಪಡಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರೇ ಮತ ಡಕಾಯಿತಿ ಮಾಡಿದರು ಅವರ ಮೇಲೆ ಕಠಿಣ ಶಿಕ್ಷೆ ಆಗಲಿ. ಅದನ್ನು ಬಿಟ್ಟು ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರು ಹಿರಿಯರಿದ್ದಾರೆ. ಅವರ ಬಳಿ ದಾಖಲೆಗಳಿದ್ದರೆ ಅದನ್ನು ಸಾಬೀತುಪಡಿಸಲಿ ಎಂದರು.

X ಫೈಲ್ಸ್

ತಮಿಳುನಾಡು ಡೀಲ್ ಮಾಡಿಸುವೆ: ಪಾಕ್


ಅಮೆರಿಕ ಇರಾನ್ ಥರ ಡಿಎಂಕೆ-ಅಣ್ಣಾ ಡಿಎಂಕೆ ನಡುವೆಯೂ ಡೀಲ್ ಮಾಡಿಸಲು ಇಸ್ಲಾಮಾಬಾದ್‌ನಲ್ಲಿ ಶೆಹಬಾಜ್ ಷರೀಫ್ ಸಂಧಾನ ಸಭೆ ಏರ್ಪಡಿಸುವೆ ಎಂದಿದ್ದಾರಂತೆ!

• **ಪಾಕೀಟು ತಜ್ಞ**


ಇದು ಉಂಟು, ಅದಿಲ್ಲ!

ಬಂಗಾಳಿಗರು ರಾಜೀನಾಮೆ ಪತ್ರ ಪಡೆಯಲು ಹೆಣಗಾಡುತ್ತಿದ್ದಾರೆ. ತಮಿಳರು ನೇಮಕಾತಿ ಪತ್ರ ಪಡೆಯಲು ಹೆಣಗಾಡುತ್ತಿದ್ದಾರೆ. ಮಲಯಾಳಿಗಳು ರಾಜೀನಾಮೆ ಪತ್ರ ಮತ್ತು ನೇಮಕಾತಿ ಪತ್ರ ಎರಡೂ ಹೊಂದಿದ್ದಾರೆ. ಆದರೆ ನೇಮಕಾತಿ ಪತ್ರಕ್ಕೆ ಹೆಸರೇ ಇಲ್ಲ!!

• **ಆರ್‌ಎಚ್**



ಯಡಿಯೂರಪ್ಪಗೆ ಕ್ರೇನ್ ಮೂಲಕ 24 ತಮಟೆಗಳ 40 ಅಡಿ ಹಾರ ಹಾಕಲಾಯಿತು.



ಮಾಜಿ ಸಿಎಂ ಯಡಿಯೂರಪ್ಪ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.



ಯಡಿಯೂರಪ್ಪ ಅವರ ಮೆರವಣಿಗೆ ವೇಳೆ ನೆರೆದಿದ್ದ ಸಾವಿರಾರು ಅಭಿಮಾನಿಗಳು

ಬಿಎಸ್‌ವೈಗೆ ನಾರಿಯರು, ರೈತರಿಂದ ಅದ್ಧೂರಿ ಸ್ವಾಗತ

ಚಿತ್ರದುರ್ಗದಲ್ಲಿ ಕಳೆಕಟ್ಟಿದ ಬಿಎಸ್‌ವೈ ಅಭಿಮಾನೋತ್ಸವ | ಮಾಜಿ ಸಿಎಂಗೆ ಪೂರ್ಣಕುಂಭ ಸ್ವಾಗತ, ನಗರದಲ್ಲಿ ಅದ್ಧೂರಿ ಮೆರವಣಿಗೆ

• **ಕನ್ನಡಪ್ರಭ ವಾರ್ತೆ** ಚಿತ್ರದುರ್ಗ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯಕ್ಕೆ ಬಂದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆಯೋಜಿಸಿರುವ ಅಭಿ ಮಾನೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ಚಿತ್ರದುರ್ಗ ಪುರಪ್ರವೇಶ ಮಾಡಿದ ಬಿಎಸ್‌ವೈ ಅವರಿಗೆ ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಿದರು. ಜೊತೆಗೆ ಹಲಗೆ ಸದ್ದಿಗೆ ಕುಣಿದು ಕುಪ್ಪಳಿಸಿ ನೆರೆದಿದ್ದವರ ಗಮನ ಸೆಳೆದರು.

ಯಡಿಯೂರಪ್ಪ ಅವರು ಸೂರ್ಯಾಸ್ತದ ವೇಳೆಗೆ 6 ಗಂಟೆ ಸುಮಾರಿಗೆ ಚಿತ್ರದುರ್ಗ ಪ್ರವೇಶಿಸಿದರು. ಬಸವೇಶ್ವರ ಪ್ರತಿಮೆ ಪಕ್ಕದಿಂದ ಹೊರಟ ಮೆರವಣಿಗೆ ಆರಂಭದಲ್ಲಿ ಮಹಿಳೆಯರು ಪೂರ್ಣ ಕುಂಭ ಸ್ವಾಗತ ಕೋರಿದರು. ನಂತರ ಒನಕೆ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ವಿಜಯನಗರ ಜಿಲ್ಲೆಯಿಂದ ಆಗಮಿಸಿದ್ದ ಐದು ನೂರಕ್ಕೂ ಹೆಚ್ಚು ಮಹಿಳೆಯರು ಅತ್ಯಂತ ಸಂಭ್ರಮದಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಅತ್ಯಂತ ಶಿಸ್ತುಬದ್ಧರಾಗಿ ಮೆರವಣಿಗೆ ಜತೆ ಹೆಜ್ಜೆ ಹಾಕಿದರು.



ಚಿತ್ರದುರ್ಗಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ ನೂರಾರು ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಿದರು.

ವೇದಿಕೆ ಹತ್ತಿರವೇ ಹೆಲಿಪ್ಯಾಡ್

ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಸಿ ನೇರವಾಗಿ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅದಕ್ಕಾಗಿ ಕಾರ್ಯಕ್ರಮದ ಹಿಂಬದಿಯಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ.

ಬೃಹತ್ ಕಟೌಟುಗಳು


ಯಡಿಯೂರಪ್ಪ ಅವರ ಬಣ್ಣ ಬಣ್ಣದ ಕಟೌಟ್‌ಗಳು, ಫ್ಲೆಕ್ಸ್‌ಗಳು, ಕೇಸರಿ ಬಣ್ಣದಲ್ಲಿ ವಿವಿಧ ಅಲಂಕಾರಗಳನ್ನು ಮಾಡಲಾಗಿದೆ.' ಸಂಸದ ಗೋವಿಂದ ಕಾರಜೋಳ, ವಿಜಯೇಂದ್ರ ಅವರ ಕಟೌಟುಗಳೂ ಎಲ್ಲರ ಗಮನ ಸೆಳೆಯುತ್ತಿವೆ.

ಮಾದಿಗ ಸಮುದಾಯದಿಂದ ಬಿಎಸ್‌ವೈಗೆ 24 ತಮಟೆಗಳ 40 ಅಡಿಯ ಬೃಹತ್ ಹಾರ

ಬಿಎಸ್ ವೈ ಅಭಿಮಾನೋತ್ಸವದ ಅಂಗವಾಗಿ ಶುಕ್ರವಾರ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾದ ಯಡಿಯೂರಪ್ಪ ಪುರಪ್ರವೇಶ ಮೆರವಣಿಗೆಯಲ್ಲಿ ಮಾದಿಗ ಸಮುದಾಯದ ಮುಖಂಡರು ಹಲಗೆ ಹಾರ ಹಾಕುವುದರ ಮೂಲಕ ಗಮನ ಸೆಳೆದರು. ಮೆರವಣಿಗೆ ಅಂಬೇಡ್ಕರ್ ಪ್ರತಿಮೆ ಬಳಿ ಆಗಮಿಸಿದಾಗ ಕ್ರೇನ್ ಸಹಾಯದಿಂದ ಯಡಿಯೂರಪ್ಪ ಅವರಿಗೆ ಅರ್ಪಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸುಮಾರು 40 ಅಡಿ ಎತ್ತರದ 24 ತಮಟೆಗಳಿದ್ದ ಹಾರ ಇದಾಗಿತ್ತು.

ಪಾರ್ಕಿಂಗ್ ಸ್ಥಳಗಳಿಗೆ ನಾಡಿನ ನದಿಗಳ ಹೆಸರು

ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಹಿಂಭಾಗದ ವಿಶಾಲ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಆಯೋಜಿಸಿರುವ ಅಭಿಮಾನೋತ್ಸವಕ್ಕೆ ಆಗಮಿಸುವ ಅಭಿಮಾನಿಗಳು, ಕಾರ್ಯಕರ್ತರು, ವಿಐಪಿ, ವಿವಿಐಪಿಗಳ ವಾಹನ ನಿಲುಗಡೆಯ ಸ್ಥಳಗಳಿಗೆ ನಾಡಿನ ಪ್ರಮುಖ ನದಿಗಳ ಹೆಸರನ್ನು ಇಡಲಾಗಿದೆ. ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾವೇರಿ ಕಡೆಯಿಂದ ಬರುವ ವಾಹನಗಳಿಗೆ 'ವೇದಾವತಿ', ವಿಐಪಿ, ವಿವಿಐಪಿಗಳಿಗೆ ವಾಹನಗಳಿಗೆ 'ಕಾವೇರಿ',



ಬೆಂಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು ಕಡೆಗಳಿಂದ ಬರುವ ವಾಹನಗಳಿಗೆ 'ಭದ್ರಾ', ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಕಡೆಗಳಿಂದ ಬರುವ ವಾಹನಗಳ ನಿಲುಗಡೆ ಸ್ಥಳಕ್ಕೆ 'ತುಂಗಾ' ಹೆಸರಿಡಲಾಗಿದೆ.

ಅಭಿಮಾನೋತ್ಸವದಲ್ಲಿ ಬಿಎಸ್‌ವೈ ಕಾರು ಆಕರ್ಷಣೆ!

ಅಂಬಾಸಿಡರ್ ಕಾರಲ್ಲಿ ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆ | ಪಕ್ಷ ಸಂಘಟನೆಯಲ್ಲಿ ಕಾರಿನ ಪಾತ್ರವೂ ಇದೆ
ಈ ಕಾರನ್ನು ರಾಜ್ಯದ ಜನ ಮರೆಯಲ್ಲ: ಬಿವೈವಿ | ಕಾರ್ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು

• **ಕನ್ನಡಪ್ರಭ ವಾರ್ತೆ** ಚಿತ್ರದುರ್ಗ

ಬಿ.ಎಸ್.ಯಡಿಯೂರಪ್ಪರ ರಾಜಕೀಯ ಆರಂಭದ ದಿನಗಳಲ್ಲಿ ಬಳಸಿದ್ದ ಅಂಬಾಸಿಡರ್‌ಕಾರನ್ನು ಕಾರ್ಯಕ್ರಮ ನಡೆಯುವ ಪ್ರದೇಶಕ್ಕೆ ತರಲಾಗಿದೆ. ಇದು ಪ್ರಮುಖ ಆಕರ್ಷಣೆಯಾಗಿದ್ದು, ಎಲ್ಲರೂ ಬಂದು ಕಾರಿನ ಬಳಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.



ಬಿಎಸ್‌ವೈ ತಮ್ಮ ರಾಜಕೀಯ ಜೀವನದಲ್ಲಿ ಬಳಸಿದ ಸಿಕೆಆರ್45 ನಂಬರಿನ ಹಿಂದೂಸ್ತಾನ್ ಅಂಬಾಸಿಡರ್‌ಕಾರಿನ ಬಗ್ಗೆ ಮಾಹಿತಿ ನೀಡಿದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ಕಾರನ್ನು ರಾಜ್ಯದ ಜನ ಈಗಲೂ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ ಎಂದರು.



ಯಡಿಯೂರಪ್ಪ ಅವರ ಮೇಲೆ ಜನ ಯಾವ ರೀತಿಯ ಪ್ರೀತಿ ಮತ್ತು ಅಭಿಮಾನ ತೋರುತ್ತಾರೋ ಅದೇ ಸಿಕೆಆರ್45 ನಂಬರಿನ ಕಾರಿಗೂ ಜನ ಪ್ರೀತಿ ತೋರುತ್ತಾರೆ. ಆ ಕಾಲದಲ್ಲಿ ಕೇವಲ ನಗರಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿಹಳ್ಳಿಗೆ ತೆಗೆದುಕೊಂಡು ಹೋಗಿ ಪಕ್ಷದ ಸಂಘಟನೆ ಬಲಪಡಿಸಲು ಬಿಎಸ್‌ವೈ ಸಾಕಷ್ಟು ಶ್ರಮಿಸಿದರು. ಬಿಎಸ್‌ವೈ ಅವರೊಂದಿಗೆ ಅನಂತ ಕುಮಾರ್, ಡಿ.ಎಚ್.ಶಂಕರಮೂರ್ತಿ ಅವರು ಇದೇ ಕಾರಿನಲ್ಲಿ ಪ್ರವಾಸ ಮಾಡಿದ್ದಾರೆ. ಆ ದಿನಗಳಲ್ಲಿ ರಸ್ತೆಗಿಂತ ಗುಂಡಿಗಳೇ ಹೆಚ್ಚಿದ್ದವು. ಯಡಿಯೂರಪ್ಪ ಇದೇ ಕಾರನ್ನು ಸದಾ ಬಳಸುತ್ತಿದ್ದರು. ಅವರ ಪ್ರವಾಸಕ್ಕೆ ಶಕ್ತಿ ತುಂಬಿದ್ದು ಈ ಕಾರು ಎಂದರು.

ಶಂಕರ್‌ಎಂಬುವರು 10 ವರ್ಷ ಚಾಲಕರಾಗಿದ್ದರು. ಮಂಜಣ್ಣ ಎಂಬ ಮತ್ತೊಬ್ಬರು ಚಾಲಕರಾಗಿದ್ದರು. ನಮ್ಮ ಕುಟುಂಬ ಸದಸ್ಯರಂತೆ ಹದಿನೈದು ವರ್ಷ ಕಾರು ಓಡಿಸಿದ್ದಾರೆ. ಒಮ್ಮೆ ಮಾತ್ರ ಕಾರು ಅಡಿಮೇಲಾಗಿದ್ದು ಮತ್ತೆ ಯಾವುದೇ ಅವಘಡ ಸಂಭವಿಸಿಲ್ಲ. ಸುರಕ್ಷಿತವಾಗಿ ಸಸಸರಾಜ್ಯದಲ್ಲಿ ಬಿಎಸ್‌ವೈ ಅವರನ್ನು ಈ ಕಾರು ಸುತ್ತಾಡಿಸಿದೆ. ಇದರ ಮೇಲೆ ಅವರಿಗೆ ಅಪಾರ ಪ್ರೀತಿ ಇದೆ ಎಂದರು.

ಅಭಿಮಾನೋತ್ಸವ: 10 ಲಕ್ಷ ಮಂದಿಗೆ ಊಟ ವ್ಯವಸ್ಥೆ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ, ಪುರಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳ ಹಸಿವು ನೀಗಿಸಲು ಟೊಮೆಟೋ ಬಾತ್, ಮೊಸರನ್ನ, ಮೈಸೂರು ಪಾಕ್ ಸಿದ್ಧವಾಗುತ್ತಿದೆ. ಹತ್ತು ಲಕ್ಷ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿದೆ. ಸರಾಗಗೊಳಿಸುವ ನಿಟ್ಟಿನಲ್ಲಿ ಸರಳ ಊಟದ ವ್ಯವಸ್ಥೆಗೆ ಮೊರೆ ಹೋಗಲಾಗಿದೆ. ಟೊಮೆಟೋ ಬಾತ್, ಮೊಸರನ್ನ ಸೂಕ್ತವೆಂದು ತೀರ್ಮಾನಿಸಲಾಗಿದೆ.


ಶುಕ್ರವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದ ಗೋವಿಂದ ಕಾರಜೋಳ, .ಮೈಸೂರು, ಬೆಂಗಳೂರು, ಚಿತ್ರದುರ್ಗ, ತುಮಕೂರು ಮೊದಲಾದ 5 ಕಡೆಯ ಪ್ರಮುಖ ಅಡುಗೆಯವರಿಗೆ ನಿರ್ವಹಣೆ ಕೊಟ್ಟಿದ್ದೇವೆ. ಊಟ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಅರ್ಧ ಲೀಟರ್ ಕುಡಿಯುವ ನೀರನ್ನೂ ಕೊಡುತ್ತೇವೆ. ಸಂಜೆ 6ರವರೆಗೂ ಊಟ ಮುಂದುವರೆಯುತ್ತದೆ ಎಂದರು.

ನಾನು, ಅನಂತ್ ಸೈಕಲ್‌ನಲ್ಲಿ ಸುತ್ತಾಡಿ ಪಕ್ಷ ಕಟ್ಟಿದ್ವಿ ಬಿಎಸ್‌ವೈ

ನಾವಿಬ್ಬರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೆವು ನಮ್ಮ ಪರಿಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂತು

• **ಕನ್ನಡಪ್ರಭ ವಾರ್ತೆ** ದಾವಣಗೆರೆ

ಚಿತ್ರದುರ್ಗದಲ್ಲಿ ಮೇ 9ಕ್ಕೆ ಅಭಿಮಾನೋತ್ಸವಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಜನಸೇರುವ ನಿರೀಕ್ಷೆಯಿದೆ. ಆ ಕಾರ್ಯಕ್ರಮದ ನಂತರ ನಾನು ಮಾತನಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.



ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನೋತ್ಸವದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ನಗರದ ಹೊರವಲಯದ ರೆಸಾರ್ಟ್‌ಗೆ ಶುಕ್ರವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಹಳ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಸೇರಿ, ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದರು. ಸೈಕಲ್‌ನಲ್ಲಿ ನಾನು, ಅನಂತಕುಮಾರ್ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆವು. ಇದೆಲ್ಲದರ ಕಾರಣದಿಂದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. 2028ರ ಚುನಾವಣೆಗೆ ಅಭಿನಂದನೋತ್ಸವ ರಣ ಕಹಳೆಯ ಎಂಬುದನ್ನು ಕಾದು ನೋಡೋಣ ಎಂದು ಯಡಿಯೂರಪ್ಪ ಅವರು ತಿಳಿಸಿದರು.


ರೆಸಾರ್ಟ್‌ನಲ್ಲಿ ಬಿಎಸ್‌ವೈ ಭೇಟಿಯಾದ ಕಾರ್ಯಕರ್ತರು: ಯಡಿಯೂರಪ್ಪನವರ ಪುತ್ರಿ ಅರುಣಾದೇವಿ ಸೇರಿದಂತೆ ಇಡೀ ಕುಟುಂಬ ಸದಸ್ಯರು ರೆಸಾರ್ಟ್‌ಗೆ ಬಂದಿದ್ದರು. ಯಡಿಯೂರಪ್ಪ ಅವರನ್ನು ನೋಡಲು, ಭೇಟಿಯಾಗಲು ಅನೇಕ ಕಾರ್ಯಕರ್ತರು, ಅಭಿಮಾನಿಗಳು ರೆಸಾರ್ಟ್‌ಗೆ ಆಗಮಿಸಿದ್ದರು. ರೆಸಾರ್ಟ್ ಮುಂದೆ ಸೇರಿದ್ದ ನೂರಾರು ಅಭಿಮಾನಿಗಳು, ಯಡಿಯೂರಪ್ಪ ಅವರ ಪರವಾಗಿ ಘೋಷಣೆಗಳನ್ನು ಕೂಗಿ, ಸ್ವಾಗತಿಸಿದರು.

ಕಿಡಿ ಕೇಂದ್ರ ಸರ್ಕಾರದ್ದು ಸಂವಿಧಾನ ವಿರೋಧಿ ನಿರ್ಧಾರ

ಜಿ ರಾಮ್ ಜಿ ಕಾಯ್ದೆ ವಿರುದ್ಧ ಹೋರಾಟ: ಸಚಿವ ಪ್ರಿಯಾಂಕ್

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ವಿಬಿ ಜಿ ರಾಮ್ ಜಿ ಕಾಯ್ದೆ ತರುವುದಕ್ಕೂ ಮುಂಚೆ ನಮ್ಮೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿಲ್ಲ. ಸಂವಿಧಾನ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗುವುದಾದರೆ ನಮ್ಮ ಗಮನಕ್ಕೆ ತರಬೇಕು. ಆದರೆ, ಅದನ್ನು ಮಾಡಿಲ್ಲ. ಇದು ಸಂವಿಧಾನ ವಿರೋಧಿ ನಿರ್ಧಾರವಾಗಿದ್ದು, ಅದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.



ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗುವಂಥ ಯೋಜನೆ ತರುವುದಕ್ಕೂ ಮುನ್ನ ಆ ರಾಜ್ಯದ ಗಮನಕ್ಕೆ ತರಬೇಕು. ಆದರೆ, ಸಂವಿಧಾನ ವಿರೋಧಿಯಾಗಿ ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ. ಕಾಯ್ದೆ ತರುವುದಕ್ಕೂ ಮುನ್ನ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಈ ಎಲ್ಲದರ ಕುರಿತು ನಾವು ಹೋರಾಟ ಮಾಡುತ್ತೇವೆ ಎಂದರು.


ರಾಜಭವನ ಬಿಜೆಪಿ ಕಚೇರಿಗಳಾಗುತ್ತಿವೆ: ತಮಿಳುನಾಡು ಸರ್ಕಾರ ರಚನೆಯಲ್ಲಿ ರಾಜ್ಯಪಾಲರ ನಡೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್, ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರು ಅಡ್ಡಿಪಡಿಸಿದ್ದರು. ಬೇರೆ ರಾಜ್ಯಗಳಲ್ಲಿ ಈ ರೀತಿ ಸನ್ನಿವೇಶವಿದ್ದಾಗ ಸರ್ಕಾರ ರಚನೆಗೆ ಅನುಮತಿಸಲಾಗಿತ್ತು. ಬಹುಮತ ರಾಜ್ಯಪಾಲರ ಬಳಿ ಸಾಬೀತುಪಡಿಸುವ ಅವಶ್ಯಕತೆಯಿಲ್ಲ. ಸದನದ ಒಳಗೆ ಸಾಬೀತುಪಡಿಸಬೇಕು. ಅದಕ್ಕೂ ಮುಂಚೆಯೇ ಶಾಸಕರ ಬೆಂಬಲವಿರುವ ಪತ್ರ ನೀಡಿದೆ ಎನ್ನುವುದು ಸರಿಯಲ್ಲ. ಕಳೆದೊಂದು ದಶಕದಿಂದ ರಾಜ್ಯಪಾಲರ ಕಚೇರಿಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಚೇರಿಯಾಗಿ ಬಳಕೆಯಾಗುತ್ತಿವೆ. ಸಂವಿಧಾನಿಕ ಹುದ್ದೆಯಲ್ಲಿದ್ದು ರಾಜಕೀಯ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿರೀಕ್ಷೆ ಸಚಿವ ಸ್ಥಾನ ಒಲಿಯುವ ಭರವಸೆ | ಹೊಸಬರಿಗೆ ಕೇಳಿದ್ದೇವೆ

ತಿಂಗಳಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗಲಿದೆ: ಸಲೀಂ

• **ಕನ್ನಡಪ್ರಭ ವಾರ್ತೆ** ಹುಬ್ಬಳ್ಳಿ

ಮೇ ತಿಂಗಳಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು, ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.



ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದ್ದು, ತಿಂಗಳಾಂತ್ಯದಲ್ಲೇ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.

- ಉಪ ಚುನಾವಣೆ ಹಿನ್ನೆಲೆ ವಿಳಂಬವಾಗಿದ್ದ ಸಂಪುಟ ಶೀಘ್ರದಲ್ಲಿಯೇ ವಿಸ್ತರಣೆ
- ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವೇ ಅಂತಿಮ
- ಉಪ ಚುನಾವಣೆಯಲ್ಲಿ ಜನರು ಆಡಳಿತ, ಗ್ಯಾರಂಟಿಗೆ ಗೆಲುವು ನೀಡಿದ್ದಾರೆ
- ಉಪ ಚುನಾವಣೆ ಗೆಲುವು 2028ರ ಅಸೆಂಬ್ಲಿ ಚುನಾವಣೆಗೆ ದಿಕ್ಸೂಚಿ, ಮತ್ತೆ ಅಧಿಕಾರ


ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆ 2028ರ ಚುನಾವಣೆಯ ದಿಕ್ಸೂಚಿ ಎಂದು ಬಿಜೆಪಿಯೇ ಹೇಳಿಕೊಂಡಿತ್ತು. ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದೆ. ಕಾಂಗ್ರೆಸ್ 2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಜನಪರ ಆಡಳಿತ ಹಾಗೂ ಗ್ಯಾರಂಟಿಗಳ ನೀಡಿದ ಹಿನ್ನೆಲೆ ಜನರು ಕಾಂಗ್ರೆಸ್ ಗೆಲ್ಲಿಸುವ ಮೂಲಕ ಇನ್ನಷ್ಟು ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದರು.

ರೈಲ್ವೆ ಇಲಾಖಾ ಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸಿ: ನಿಖಿಲ್ ಮನವಿ

ರೈಲ್ವೆ ಸಚಿವರಾದ ವೈಷ್ಣವ್, ಸೋಮಣ್ಣಗೆ ಪತ್ರ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ನೈಋತ್ಯ ರೈಲ್ವೆ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲೂ ನಡೆಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.



ನೈಋತ್ಯ ರೈಲ್ವೆ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತಿದೆ. ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಕರ್ನಾಟಕದ ಬಹುಭಾಗ ಬರುವುದರಿಂದ, ಇಲ್ಲಿನ ಕನ್ನಡಿಗ ಉದ್ಯೋಗಿಗಳಿಗೆ ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದರು.

ಆಗಸ್ಟ್ 2024ರಲ್ಲಿ ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ, ಎಲ್ಲಾ ವಲಯ ರೈಲ್ವೆಗಳಲ್ಲಿ ಇಲಾಖಾ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲೂ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಆದೇಶದ ಅನುಸಾರ ನೈಋತ್ಯ ರೈಲ್ವೆಯಲ್ಲೂ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಅವರು ಕೋರಿದ್ದಾರೆ.

ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಆದ್ಯತೆ ಸಿಗುವುದು ಸಹಜ. ರೈಲ್ವೆ ಇಲಾಖೆಯ ಮುಂದಿನ ಎಲ್ಲಾ ಇಲಾಖಾ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಅವಕಾಶ ಕಲ್ಪಿಸುವುದರಿಂದ ನಮ್ಮ ರಾಜ್ಯದ ಉದ್ಯೋಗಿಗಳಿಗೆ ಬಡ್ತಿ ಅವಕಾಶಗಳು ಹೆಚ್ಚಲಿವೆ. ಈ ಸಂಬಂಧ ಪರಿಶೀಲಿಸಿ, ಕನ್ನಡದಲ್ಲೂ ಪರೀಕ್ಷೆ ನಡೆಸಲು ಸೂಕ್ತ ನಿರ್ದೇಶನ ನೀಡುವಂತೆ ನಿಖಿಲ್ ಮನವಿ ಮಾಡಿದ್ದಾರೆ.

ಕನ್ನಡಪ್ರಭ ಸಂಪಾದಕೀಯ

ಪ.ಬಂಗಾಳದ ಹೊಸ ಸರ್ಕಾರ ಹಿಂಸಾಚಾರಕ್ಕೆ ಕೊನೆ ಹಾಡಲಿ


ಒಂದೂವರೆ ದಶಕದಿಂದ ಪಶ್ಚಿಮ ಬಂಗಾಳವನ್ನು ಆಳುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚಿನ ಚುನಾವಣೆಯಲ್ಲಿ ಸೋಲಾಗಿದೆ. ಭಾರತೀಯ ಜನತಾ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಅಧಿಕಾರಕ್ಕೆ ಬಂದಿದೆ. ಪರಿವರ್ತನೆಯ ಘೋಷಣೆಯೊಂದಿಗೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾದ ಬಿಜೆಪಿ ಸರ್ಕಾರದ ಮುಂದೆ ಸವಾಲುಗಳ ಸರಣಿಯೇ ಇದೆ. ಮೇ 4ರಂದು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ಹಲವು ಭಾಗಗಳಲ್ಲಿ ಹಿಂಸಾಚಾರ ಆರಂಭವಾಗಿದೆ. ರಾಜಕೀಯ, ಆರ್ಥಿಕ ಮತ್ತು ಹಿಂದಿನ ಆಡಳಿತದ ಅವಧಿಯ ದ್ವೇಷದ ಪ್ರತೀಕಾರದ ಕಾರಣಕ್ಕೆ ನಡೆದ ಈ ಹಿಂಸೆಯ ಘಟನೆಗಳು ರಾಜ್ಯದ ಪ್ರಸಕ್ತ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ. ಇದರ ನಿರ್ವಹಣೆ ಹೊಸ ಸರ್ಕಾರ ಪಾಲಿನ ಮೊದಲ ಅಗ್ನಿಪರೀಕ್ಷೆಯಾಗಿದೆ.

> ಫಲಿತಾಂಶ ಪ್ರಕಟ ಬೆನ್ನಲ್ಲೇ ಹಿಂಸೆಗೆ ಐವರು ಬಲಿ, 200ಕ್ಕೂ ಹೆಚ್ಚು ಪ್ರಕರಣ, 400 ಜನರ ಬಂಧನ ರಾಜ್ಯದಲ್ಲಿನ ಪ್ರಸಕ್ತ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ

ಫಲಿತಾಂಶ ಪ್ರಕಟ ಬಳಿಕ ರಾಜ್ಯದಲ್ಲಿ 200ಕ್ಕೂ ಹೆಚ್ಚು ಹಿಂಸಾಚಾರದ ಪ್ರಕರಣಗಳು ಘಟಿಸಿದ್ದು, 5 ಜನರು ಸಾವನ್ನಪ್ಪಿದ್ದಾರೆ. 400ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 2021ರಲ್ಲಿ ಚುನಾವಣೆ ನಡೆದ ಹಿಂಸಾಚಾರದ ಪ್ರಮಾಣಕ್ಕೆ ಹೋಲಿಸಿದರೆ ಈ ಬಾರಿ ಪ್ರಮಾಣ ಭಾರೀ ಇಳಿಕೆಯಾಗಿದೆ. ಇದಕ್ಕೆ ಚುನಾವಣಾ ಆಯೋಗ ಇಡೀ ಚುನಾವಣಾ ಪ್ರಕ್ರಿಯೆ ವೇಳೆ ನಿಯೋಜಿಸಿದ್ದ ಹೆಚ್ಚಿನ ಭದ್ರತೆ ಕಾರಣವಾಗಿತ್ತು. ಆದರೂ ಸರ್ಕಾರವೊಂದು ಬದಲಾದ ವೇಳೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಮೇಲೆ ದಾಳಿ ನಡೆಸುವುದು, ಕಟ್ಟಡಗಳಿಗೆ ಬೆಂಕಿ ಹಚ್ಚುವಂಥ ಘಟನೆಯಲ್ಲಿ ತೊಡಗುವುದು ಉತ್ತಮ ಬೆಳವಣಿಗೆ ಅಲ್ಲ. ಇವುಗಳನ್ನು ತಡೆಯುವುದು ಆಯಾ ರಾಜಕೀಯ ಪಕ್ಷಗಳು ಮತ್ತು ಅವುಗಳ ನಾಯಕರ ಹೊಣೆ ಕೂಡಾ ಹೌದು.

ಸರ್ಕಾರವೊಂದು ಸುದೀರ್ಘ ಕಾಲ ಅಧಿಕಾರದಲ್ಲಿದ್ದ ವೇಳೆ ಪಕ್ಷದ ನಾಯಕರು, ಕಾರ್ಯಕರ್ತರು ತಮ್ಮ ಕಾರ್ಯಕ್ಷೇತ್ರವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಳ್ಳುವ ಯತ್ನ ಮಾಡುತ್ತಾರೆ. ಇದು ಸಹಜವಾಗಿಯೇ ವಿರೋಧಪಕ್ಷದಲ್ಲಿನ ನಾಯಕರ, ಕಾರ್ಯಕರ್ತರ ಹಕ್ಕುಗಳ ದಮನಕ್ಕೆ ಕಾರಣವಾಗುತ್ತದೆ. ಇದೀಗ ಬಂಗಾಳದಲ್ಲಿ ಆಗಿರುವುದು ಅದೇ. 15 ವರ್ಷದ ಟಿಎಂಸಿ ಆಡಳಿತದ ವೇಳೆ ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ತಮ್ಮದೇ ಟೋಲ್‌ಬೂತ್ ಸ್ಥಾಪಿಸುವ, ಹಫ್ತಾ ವಸೂಲಿ ಮೂಲಕ ಹಣ ಸಂಗ್ರಹಿಸುತ್ತಿದ್ದರು ಎಂಬ ಗಂಭೀರ ಆರೋಪ ಇತ್ತು. ಜೊತೆಗೆ ಲಕ್ಷಾಂತರ ಹೆಕ್ಟೇರ್ ಮೀನುಗಾರಿಕೆ ಕೆರೆಗಳ ಮೇಲೆ ಹಿಡಿತದ ಮೂಲಕ ಏಕಸ್ವಾಮ್ಯ ಸಾಧಿಸಿದ್ದರು. ಹೀಗಾಗಿ ಇದೀಗ ವಿಧಾನಸೌಧದಲ್ಲಿ ಸರ್ಕಾರ ಬದಲಾಗುತ್ತಲೇ ಸಮಾಜದಲ್ಲೂ ಬದಲಾವಣೆ ಕೂಗು, ಹಿಂಸಾಚಾರಕ್ಕೆ ಮೂಲವಾಗಿದೆ. ಹೀಗಾಗಿ ಇಂಥ ಹಿಂಸೆ ನಿಯಂತ್ರಣ ಇದೀಗ ಹೊಸ ಆಡಳಿತ ವ್ಯವಸ್ಥೆಯ ಮೊದಲ ಆದ್ಯತೆಯಾಗಬೇಕು. ಆಗ ಮಾತ್ರವೇ ಚುನಾವಣೆ ವೇಳೆ ಘೋಷಿಸಿದ ಪರಿವರ್ತನೆಯ ನಿಜ ಅರ್ಥ ವಾಸ್ತವರೂಪದಲ್ಲಿ ಜಾರಿಯಾಗುತ್ತದೆ.

ಗೂಫ ಮುಂದಿನ ಪ್ರದರ್ಶನ?



ನಿತ್ಯಫಲ

ಮೇಷ: ಅವಿವಾಹಿತರಿಗೆ ವಿವಾಹ ಯೋಗ. ನಿಮ್ಮ ಬಹುವರ್ಷದ ಕನಸು ನನಸಾಗುವ ದಿನ.	ತುಲಾ: ಯಾರದ್ದೋ ಮಾತು ಕೇಳಿ ನಿಮ್ಮ ಒಳ್ಳೆಯ ನಿರ್ಧಾರವನ್ನು ಬದಲಿಸದಿರಿ. ಶುಭದಿನ
ವೃಷಭ: ಕಚೇರಿಯಲ್ಲಿ ಶುಭ ಸುದ್ದಿ ನಿಮ್ಮ ಕಿವಿಗೆ ಬೀಳಲಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ.	ವೃಶ್ಚಿಕ: ನೀವು ಕೈಗೊಂಡ ನಿರ್ಧಾರದಿಂದ ಹಲವರಿಗೆ ಬೇಸರ ಉಂಟಾಗಬಹುದು ಎಚ್ಚರ.
ಮಿಥುನ: ಅತಿ ಅವಸರದಿಂದ ತೆಗೆದುಕೊಂಡ ನಿರ್ಧಾರದಿಂದ ಅಪಾಯ ಕಟ್ಟಿಟ್ಟ ಬುತ್ತಿ.	ಧನುಸ್ಸು: ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ಶುಭಸುದ್ದಿ ಕೇಳುವ ದಿನ ಇಂದು.
ಕಟಕ: ದೂರದ ಬಂಧುಗಳ ಆಗಮನ ಜಟಿಲ ಸಮಸ್ಯೆಯೊಂದು ನಿವಾರಣೆಯಾಗುವ ಸೂಚನೆ.	ಮಕರ: ಸರಿಯಾದ ಸಮಯಕ್ಕೆ ಸ್ನೇಹಿತರೊಬ್ಬರು ಬಂದು ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ.
ಸಿಂಹ: ಅತ್ಯಂತ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವಿರಿ.	ಕುಂಭ: ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಿ ಅಪಹಾಸ್ಯಕ್ಕೆ ಈಡಾಗಬೇಡಿ. ಎಚ್ಚರವಿರಲಿ.
ಕನ್ಯಾ: ನೀವು ಮಾಡಬೇಕು ಎಂದುಕೊಂಡ ಕೆಲಸಕ್ಕೆ ಹಲವೆಡೆಯಿಂದ ಅಡ್ಡಿ.	ಮೀನ: ಸಮಾಧಾನದಿಂದ ಕಾರ್ಯ ನಿರ್ವಹಿಸಿ ದೂರದ ಗುರಿಯನ್ನು ಸುಲಭವಾಗಿ ಮುಟ್ಟುವಿರಿ.

ಪಂಚಾಂಗ

ಸಂವತ್ಸರ: ಪರಾಭವ, ಉತ್ತರಾಯಣ, ಋತು: ವಸಂತ, ಮಾಸ: ವೈಶಾಖ
ಪಕ್ಷ: ಕೃಷ್ಣ, ತಿಥಿ:ಸಪ್ತಮಿ, ನಕ್ಷತ್ರ: ಶ್ರವಣ, ರಾಹುಕಾಲ 09:00-10:30
ಯಮಗಂಡಕಾಲ 01:30-03:00 **ಗುಳಿಕಕಾಲ** 06:00-07:30

ಪದಯಾತ್ರೆ 2552 • ಜಯಕೃಷ್ಣ

1	2		■	■	■	3	4	
■		■	■	■	■	■		■
5			6	■	7			8
	■	■	9			■	■	
	■	■	■	■	■	■	■	
	■	■	10		11	■	■	
12	13			■	14		15	
■		■	■	■	■	■		■
16			■	■	■	17		

2551 ರ ಉತ್ತರ
ಎಡದಿಂದ ಬಲಕ್ಕೆ
2. ಕುಲಸಚಿವ, 5. ಗಣೇಶ, 6. ಯೋಜಕ, 7. ತೆನೆ, 9. ಪತಿ, 10. ಕೂಳು, 11. ಮದ, 15. ಕಾರ್ಗಾಲ, 16. ಗಿರಾಕಿ, 17. ಗುಲಾಮಗಿರಿ
ಮೇಲಿನಿಂದ ಕೆಳಕ್ಕೆ
1.ಮಂಗಳ, 2. ಕುಶಲತೆ, 3. ವಯೋಮಿತಿ, 4. ಕಂಕಣ, 8. ನೆರಳು, 9. ಪರಮ, 10. ಕೂರಲಗು, 12. ದಸ್ತಗಿರಿ, 13. ಸ್ವೀಕಾರ, 14. ಕುಕಿಲು.

ಎಡದಿಂದ ಬಲಕ್ಕೆ
1. ಕುಲವಲ್ಲ, ಸಮೂಹ (3)
3. ಚೆನ್ನಾಗಿ ತಿಳಿದವನು ಈ ಪಂಡಿತ (3)
5. ಒಂದು ವಿಶಿಷ್ಟ ಉದ್ದೇಶದ ಭೇಟಿ (4)
7. ಮಂಗಳ ಗ್ರಹದ ಇನ್ನೊಂದು ಹೆಸರು (4)
9. ಮಿತಿ ಇಲ್ಲದೆ ಹೊಗಳುವವನು (3)
10. ಆಲೋಚನೆಯೂ ಹೌದು ಗುರಿಯೂ ಹೌದು (3)
12. ಸಮುದ್ರದ ತೀರವನ್ನು ಹೀಗೆನ್ನುವರು (4)
14. ಕಲೆಯನ್ನು ತಿಳಿದವಳು (4)
16. ಕೊಲೆ ಮಾಡಿದವನು (3)
17. ಇದು ಕಮ್ಮಾರನ ಒಲೆ (3)

ಮೇಲಿನಿಂದ ಕೆಳಕ್ಕೆ
2. ಕೊಳದಲ್ಲಿ ಕಂಡ ಬಿಳಿಯ ನೈದಿಲೆ (3)
4. ವಿನೋದವಾಗಿ ಕಾಲ ಕಳೆಯುವುದು (3)
5. ಸಂಖ್ಯೆಯನ್ನು ಹೇಳುವ ಪದ (5)
6. ಆಕಾಶ- ಪರ್ಯಾಯ ಪದ (2)
7. ತೋಳುಗಳುಳ್ಳ ಉಡುಪು (2)
8. ಕರ್ತವ್ಯವನ್ನು ಮಾಡದಿರುವುದು (5)
10. ಮರವನ್ನು ಕೆತ್ತುವ ಸಾಧನ (2)
11. ಯುಗವನ್ನು ಹೀಗೂ ಹೇಳುವರು (2)
13. ರಾಧೆ ಎಬ್ಬಿಸಿದ ರಂಪ (3)
15. ವಶಪಡಿಸಿಕೊಳ್ಳಲು ಬಳಸಿದ ಪ್ರಭಾವ (3)

ಕನ್ನಡಪ್ರಭ KANNADAPRABHA
ಪ್ರಧಾನ ಸಂಪಾದಕ: ರವಿ ಹೆಗಡೆ EDITOR IN CHIEF: RAVI HEGDE
ನಮ್ಮ ವಿಳಾಸ: ಸಂಪಾದಕರು, ಕನ್ನಡಪ್ರಭ, ನಂ.36, ಕ್ರೆಸೆಂಟ್ ರಸ್ತೆ, ಮಲ್ಲಿಗೆ ಆಸ್ಪತ್ರೆ ಎದುರು, ಶಿವಾನಂದ ವೃತ್ತ, ಬೆಂಗಳೂರು-560 001
PHONE: 080-68416300 FAX:080-68416354
email: editor@kannadaprabha.in epaper.kannadaprabha.in
facebook: SuvarnaNews twitter: @suvarnanewstv

ನಾಡು ಕಂಡ ಅಪ್ರತಿಮ ಹೋರಾಟಗಾರ, ಧಾರ್ಮಿಕ ಶ್ರದ್ಧೆ ಹೊಂದಿರುವ ನಾಯಕ, ಅನನ್ಯ ಸೇವಕ ಯಡಿಯೂರಪ್ಪ

ಗ್ರಾಮಗಳಿಗೆ ನೀರು ಕೊಟ್ಟ ಭಗೀರಥ ಬಿಎಸ್‌ವೈ




ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ

> ಯಡಿಯೂರಪ್ಪ ಅವರು ಮತ್ತು ನಮ್ಮ ಸಂಬಂಧ ನಿನ್ನೆ ಮೊನ್ನೆಯದಲ್ಲ. ನಮ್ಮೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿರಲಿ, ಆಡಳಿತ ಪಕ್ಷದಲ್ಲಿರಲಿ ನಮ್ಮ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸೇವಾ ಕಾರ್ಯಗಳಲ್ಲಿ ಅನನ್ಯವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಸುಮಾರು ಹನ್ನೆರಡು ವರ್ಷಗಳ ಹಿಂದಿನ ಘಟನೆ. ಆಗ ದೆಹಲಿಯಲ್ಲಿ ಯಾವುದೋ ಒಂದು ಕಾರ್ಯಕ್ರಮವಿತ್ತು. ಅದಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ನಮ್ಮ ಪ್ರಯಾಣ ಸಾಗಿತ್ತು. ಮಾರ್ಗಮಧ್ಯೆ ಇದ್ದಕ್ಕಿದ್ದಂತೆ ನಮ್ಮ ಮೊಬೈಲ್ ರಿಂಗಣಿಸಿತು. ಉತ್ತರಿಸಲು ಕೈಗೆತ್ತಿಕೊಂಡಾಗ ಕಾಣಿಸಿದ್ದು ಕರೆ ಮಾಡಿದವರು ರಾಜ್ಯದ ಆಗಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು. ತೀರಾ ಅನಿರೀಕ್ಷಿತವಾದ ಕರೆ. ಮುಖ್ಯಮಂತ್ರಿಗಳಾಗಿ ಅವರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ತಪ್ಪದೆ ನಮಗೆ ದೂರವಾಣಿ ಕರೆ ಮಾಡಿ ಆಶೀರ್ವಾದ ಬೇಡುತ್ತಾ ಬಂದಿರುವುದು ಅವರು ರೂಢಿಸಿಕೊಂಡು ಬಂದ ಧಾರ್ಮಿಕ ಶ್ರದ್ಧೆ. ಆದರೆ ಅಂದಿನ ಕರೆಯ ಉದ್ದೇಶ ಬೇರೆಯೇ ಆಗಿತ್ತು.

ಉಭಯ ಕುಶಲೋಪರಿಯ ನಂತರ ಅವರು 'ಬುದ್ಧಿ, ನಾಳೆ ನಾನು ರಾಜ್ಯದ ಬಜೆಟ್ ಮಂಡಿಸಲಿದ್ದೇನೆ. ತಮ್ಮ ಆಶೀರ್ವಾದ ಬೇಕು. ಮಠಕ್ಕಾಗಿ ಏನಾದರೂ ಮಾಡಬೇಕೆಂದಿದ್ದೇನೆ. ಏನು ಮಾಡಲಿ?' ಎಂದು ಕೇಳಿದರು. ಅವರ ಧಾರ್ಮಿಕ ಶ್ರದ್ಧೆ ನಿಷ್ಕಳಂಕವಾಗಿದ್ದರೂ, ಅವರು ನಾಡಿನ ಮುಖ್ಯಮಂತ್ರಿಗಳಾಗಿ ಯಾವುದೇ ತಾರತಮ್ಯ ಮಾಡದೆ ಎಲ್ಲ ಜನಾಂಗದವರ ಧಾರ್ಮಿಕ ಸಂಸ್ಥೆಗಳಿಗೆ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. 'ನಮ್ಮ ಮಠಕ್ಕೆ ಏನು ಮಾಡಲಿ' ಎಂದು ಕೇಳಿದ ಪ್ರಶ್ನೆ ನಮಗೆ ಸರಿ ಕಾಣಲಿಲ್ಲ. 'ಮಠಕ್ಕೆ ಕಾಣಿಕೆ ಕೊಡಲು ಮಠದ ಶಿಷ್ಯರಿದ್ದಾರೆ, ನೀವು ಸ್ವಜಾತಿಯ ಮಠಕ್ಕೆ ಸಹಾಯ ಮಾಡಿದರೆ ಕೆಟ್ಟ ಹೆಸರು ತೆಗೆದುಕೊಳ್ಳುತ್ತೀರಿ' ಎಂದು ಕಟುವಾಗಿ ಪ್ರತಿಕ್ರಿಯಿಸಿದಾಗ ಅವರು ನಿರುತ್ತರರಾದರು. 'ಹಾಗಾದರೆ ನಾನೇನು ಮಾಡಲಿ?' ಎಂದು ವಿನಮ್ರತೆಯಿಂದ ಮರು ಸವಾಲು ಹಾಕಿ ನಮ್ಮನ್ನು 'ಭಕ್ತಿಕಂಪಿತ'ರನ್ನಾಗಿ ಮಾಡಿದರು.



ಗ್ರಾಮೀಣರಿಗೆ ನೀರು ಕೊಟ್ಟ ನಾಯಕ

ಆಗ ನಮ್ಮ ಕಣ್ಮುಂದೆ ಸುಳಿದಾಡಿದ್ದು ಬೇಸಿಗೆಯ ಕಾಲದಲ್ಲಿ ಬೆಳಗಿನ ಹೊತ್ತು ವಾಯುವಿಹಾರದಿಂದ ಹಿಂದಿರುಗುವಾಗ ಸಾಲುಸಾಲಾಗಿ ನಿಂತು ಬೀದಿ ನಲ್ಲಿಯಲ್ಲಿ ನೀರು ಹಿಡಿಯಲು ಕೈಯಲ್ಲಿ ಬಿಂದಿಗೆಗಳನ್ನು ಹಿಡಿದು ನಿಂತ ಮಹಿಳೆಯರ ದೃಶ್ಯ! ತಕ್ಷಣವೇ ನಮ್ಮ ಉತ್ತರವನ್ನೇ ನಿರೀಕ್ಷಿಸುತ್ತಿದ್ದ ಮುಖ್ಯಮಂತ್ರಿಗಳಿಗೆ 'ಸಿರಿಗೆರೆ ಮತ್ತು ಸುತ್ತಮುತ್ತಲಿನ 50 – 60 ಹಳ್ಳಿಗಳ ಜನರಿಗೆ ಕುಡಿಯುವ ನೀರಿನ ತೊಂದರೆ ಇದೆ. ಸಮೀಪದ ಚನ್ನಗಿರಿ ತಾಲೂಕಿನ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಕೆ ಆಗುವಂತೆ ಒಂದು ಯೋಜನೆಯನ್ನು ಮಂಜೂರು ಮಾಡಿಕೊಟ್ಟರೆ ತುಂಬಾ ಪುಣ್ಯಕಾರ್ಯ ಮಾಡಿದಂತಾಗುತ್ತದೆ' ಎಂದಾಗ ಯಡಿಯೂರಪ್ಪ ಅವರು ತಡಮಾಡದೆ 'ಹಾಗೆಯೇ ಆಗಲಿ, ತಮ್ಮ ಅಪೇಕ್ಷೆಯಂತೆ ಮಾಡುತ್ತೇನೆ' ಎಂದು ಭರವಸೆ ಕೊಟ್ಟರು.



ಮರುದಿನವೇ ಬಜೆಟ್‌ನಲ್ಲಿ ಘೋಷಣೆ: ಸಾಮಾನ್ಯವಾಗಿ ರಾಜಕೀಯ ಧುರೀಣರು ಕೊಡುವ ಪೊಳ್ಳು ಭರವಸೆ ಅದಾಗಿರಲಿಲ್ಲ. ಮಾರನೆಯ ದಿನವೇ ವಿಧಾನಸಭೆಯಲ್ಲಿ ಅವರು ಮಂಡಿಸಿದ ಬಜೆಟ್‌ನಲ್ಲಿ ಮೇಲ್ಕಂಡ ಕುಡಿಯುವ ನೀರಿನ ಯೋಜನೆಗೆ ಅವರು ₹25 ಕೋಟಿ ಸೇರ್ಪಡೆ ಮಾಡಿದ್ದು ಈ ಭಾಗದ ಹಳ್ಳಿಯ ಜನರನ್ನು ನಿಬ್ಬೆರಗುಗೊಳಿಸಿತು. ಕ್ರಮೇಣ ಸಿರಿಗೆರೆ ಮತ್ತು ಸುತ್ತಮುತ್ತಲಿನ ಅನೇಕ ಹಳ್ಳಿಗಳು ಹೊಸದಾಗಿ ಸೇರ್ಪಡೆಯಾಗಿ ಯೋಜನೆಯ ಗಾತ್ರ ₹80 ಕೋಟಿಗಳಿಗೆ ಹಿಗ್ಗಿತು. ಆರಂಭದಲ್ಲಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಆಗುತ್ತಿದ್ದಾಗ ಅಷ್ಟಾಗಿ ಈ ಯೋಜನೆಯ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇದ್ದ ಹಳ್ಳಿಗರು ಈಗ ಅಂತರ್ಜಲ ಬತ್ತಿರುವುದರಿಂದ ಈ ಯೋಜನೆಯು ಕಾರ್ಯರೂಪಕ್ಕೆ ಬರದೇ ಹೋಗಿದ್ದರೆ ತಮ್ಮ ಗತಿ ಏನಾಗುತ್ತಿತ್ತು ಎಂದು ಉದ್ಗರಿಸುತ್ತಿದ್ದಾರೆ!

ಯಡಿಯೂರಪ್ಪ ಅವರು ಮತ್ತು ನಮ್ಮ ಸಂಬಂಧ ನಿನ್ನೆ ಮೊನ್ನೆಯದಲ್ಲ. ನಮ್ಮ ಮಠದ ವಾರ್ಷಿಕ ಸಮಾರಂಭವಾದ 'ಸರ್ವಜನಾಂಗದ ಶಾಂತಿಯ ತೋಟ'ವೆಂದೇ ಜನಮಾನಸದಲ್ಲಿ ನೆಲೆಗೊಂಡಿರುವ 'ತರಳಬಾಳು ಹುಣ್ಣಿಮೆ ಮಹೋತ್ಸವ'ವು 37 ವರ್ಷಗಳ ಹಿಂದೆ (1985) ಶಿಕಾರಿಪುರದಲ್ಲಿ ನಡೆದಾಗ ಅವರು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಆಗಿದ್ದರು. ಅಂದಿನಿಂದಲೂ ನಮ್ಮೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿರಲಿ, ಆಡಳಿತ ಪಕ್ಷದಲ್ಲಿರಲಿ, ಮಂತ್ರಿಗಳಾಗಿರಲಿ, ಮಾಜಿ ಮಂತ್ರಿಗಳಾಗಿರಲಿ ನಮ್ಮ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸೇವಾ ಕಾರ್ಯಗಳಲ್ಲಿ ಅನನ್ಯವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಸದಾ ಜನಕಲ್ಯಾಣದ ಕನಸು

ಯಡಿಯೂರಪ್ಪನವರು ಕನ್ನಡ ನಾಡು ಕಂಡ ಅಪ್ರತಿಮ ರೈತಪರ ಹೋರಾಟಗಾರರು. ಅಪಾರ ಜನಪರ ಕಾಳಜಿ ಉಳ್ಳವರು. ಜನರ ಮಧ್ಯೆ ಬೆಳೆದು ಬಂದ ಅವರು ಕರೋನಾ ಬಿಕ್ಕಟ್ಟಿನಲ್ಲಿ ಬೆಂಗಳೂರಿನ ಗೃಹಕಚೇರಿಯಲ್ಲಿ ಅಣೆಕಟ್ಟೆಯಲ್ಲಿ ಹಿಡಿದಿಟ್ಟ ಅಪಾರ ಶಕ್ತಿಯುಳ್ಳ ಜಲರಾಶಿಯಂತೆ ಬಂಧಿಯಾಗಿದ್ದರೂ ನಾಡಿನ ಜನರ ಕಲ್ಯಾಣದ ಕನಸನ್ನೇ ಸದಾ ಕಾಣುತ್ತಿದ್ದರು. ಅವರು ರಾಜ್ಯದ ಅನೇಕ ತಾಲೂಕುಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ನಮ್ಮ ಯೋಜನೆಗಳಿಗೆ ಹಿಂದುಮುಂದು ನೋಡದೆ ಸರ್ಕಾರದ ಒಪ್ಪಿಗೆಯನ್ನು ನೀಡಿ ಉದಾರವಾಗಿ ಅನುದಾನ ನೀಡಿ ಸಹಕರಿಸಿರುವುದನ್ನು ನಾವೆಂದೂ ಮರೆಯಲಾರೆವು.

ಚನ್ನಗಿರಿಯ ಉಬ್ರಾಣಿ-ಅಮೃತಾಪುರ, ಹರಿಹರದ ರಾಜನಹಳ್ಳಿ, ಹೊನ್ನಾಳಿಯ ಸಾಸ್ವೆಹಳ್ಳಿ, ಬ್ಯಾಡಗಿ ತಾಲೂಕಿನ ಅಣೂರು ಮತ್ತು ಬುಡಪನಹಳ್ಳಿ, ಜಗಳೂರು ಮತ್ತು ಭರಮಸಾಗರ ಇತ್ಯಾದಿ ಯಾವುದೇ ಏತ ನೀರಾವರಿ ಯೋಜನೆ ಇರಲಿ, ಸರ್ಕಾರವಿದ್ದಾಗ ಕೋಟ್ಯಂತರ ರು.ಗಳ ಹಣ ಬಿಡುಗಡೆ ಮಾಡಿದ ಶ್ರೇಯಸ್ಸು ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ.

ಕೊನೆಗೂ ನಮ್ಮ ಆಶಯ ಸಾಕಾರ

ಈ ಹಿಂದೆ ಇಂತಹ ಯೋಜನೆಗಳಿಗೆ ಧಾರಾಳವಾಗಿ ಹಣ ಮಂಜೂರು ಮಾಡುತ್ತಿದ್ದ ಅವರು ಭರಮಸಾಗರ ಮತ್ತು ಜಗಳೂರು ಏತ ನೀರಾವರಿಗೆ ಒಂದೇ ಕಂತಿನಲ್ಲಿ ಅನುದಾನ ನೀಡಲು ರಾಜ್ಯದ ಆರ್ಥಿಕ ದುರ್ಭರತೆಯ ಕಾರಣದಿಂದ ಹಿಂದೇಟು ಹಾಕಿದರು. ₹1,220 ಕೋಟಿಗಳ ಜಗಳೂರು ಮತ್ತು ಭರಮಸಾಗರ ಬೃಹತ್ ಏತನೀರಾವರಿ ಯೋಜನೆಗಳನ್ನು ₹225 ಕೋಟಿಗಳಿಗೆ ಸೀಮಿತಗೊಳಿಸಿ ಆದೇಶ ಹೊರಡಿಸಿದ್ದು ನಮಗೆ ಅಸಂತುಷ್ಟಿಯನ್ನುಂಟು ಮಾಡಿತು. ನಂತರ ನಮ್ಮ ಒತ್ತಾಸೆಗೆ ಮಣಿದು ಒಂದೇ ವಾರದಲ್ಲಿ ಮೇಲ್ಕಂಡ ಸರಕಾರದ ಆದೇಶವನ್ನು ಹಿಂಪಡೆದು ಪೂರಾ ಹಣವನ್ನು ಒಂದೇ ಕಂತಿನಲ್ಲಿ ಮಂಜೂರು ಮಾಡಿ ಮರು ಆದೇಶ ಹೊರಡಿಸಿದರು. ಈ ಎರಡೂ ಯೋಜನೆಗಳ ಕಾಮಗಾರಿ ಕರೋನಾ ಬಿಕ್ಕಟ್ಟಿನ ನಡುವೆಯೂ ಭರದಿಂದ ಸಾಗಿ ಸುಮಾರು 100 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯವಾಯಿತು.

ಸುಮಾರು 100 ಕೆರೆಗಳಿಗೆ ಧುಮ್ಮಿಕ್ಕಿ ಹರಿಯುತ್ತಿರುವ ತುಂಗಭದ್ರೆಯ ಜಲರಾಶಿಯು ಈ ಭಾಗದ ಜನರ ಆರ್ಥಿಕ ಚೈತನ್ಯವನ್ನು ಅಭಿವೃದ್ಧಿಗೊಳಿಸಿ ಅವರ ಭಾವಕೋಶದಲ್ಲಿ ಹೊಸ ಕೃಷಿ ಚಟುವಟಿಕೆಯ ಭಾಷ್ಯ ಬರೆದಿದೆ.

ಶತಮಾನಗಳಿಂದ ಬರಗಾಲದ ಬೇಗೆಯಿಂದ ತತ್ತರಿಸಿದ ಈ ಭಾಗದ ಗ್ರಾಮೀಣ ಜನರು 'ಇಳಿದು ಬಾ ತಾಯೆ, ಇಳಿದು ಬಾ...' ಎಂಬ ಕವಿವಾಣಿಯನ್ನು ಈಗ ಮನೆ ಮನಗಳಲ್ಲಿ ಜಪಿಸುತ್ತಿದ್ದಾರೆ.

ಸೈಕಲ್‌ನಲ್ಲಿ ಸುತ್ತಿ ಪಕ್ಷ ಕಟ್ಟಿದ ಬಿಎಸ್‌ವೈ | ದೇವದಾಸಿಯರು, ನೇಕಾರರು, ಮನೆ ಕಳಕೊಂಡವರಿಗೆ ನೆರವು ಅವಿಸ್ಮರಣೀಯ

ಜನಾನುರಾಗಿ ಯಡಿಯೂರಪ್ಪ ಬದ್ಧತೆಯ ನಾಯಕ



ಗೋವಿಂದ ಎಂ.ಕಾರಜೋಳ
ಚಿತ್ರದುರ್ಗ ಸಂಸದರು, ಮಾಜಿ ಉಪ ಮುಖ್ಯಮಂತ್ರಿ

> ಮಾಜಿ ದೇವದಾಸಿಯರ ಸಂಕಷ್ಟಕ್ಕೆ ಮಿಡಿದ ಯಡಿಯೂರಪ್ಪ ಅವರು ವೇದಿಕೆಯಲ್ಲೇ ಮಾಸಾಶನ ಘೋಷಣೆ ಮಾಡಿದರು. ಬೆಂಗಳೂರಿಗೆ ಹೋದ ತಕ್ಷಣವೇ ಸುಮಾರು 37 ಸಾವಿರ ಹೆಣ್ಣುಮಕ್ಕಳಿಗೆ ಒಂದೇ ದಿನ ಮಾಸಾಶನ ವಿತರಣೆ ಮಾಡಿದರು.


ಬಿ.ಎಸ್.ಯಡಿಯೂರಪ್ಪ ಅವರಿಗೆ ಅವರೇ ಸಾಟಿ, ಜನಪರವಾದ ಅದರಲ್ಲೂ ರೈತ ಪರ ಸದಾ ಮಿಡಿಯುವ ಹೃದಯದ ಶ್ರೀಮಂತ ನಾಯಕ. ಗಟ್ಟಿಧ್ವನಿ, ಮನಸ್ಸು ಮಾತ್ರ ಮೃದು. ಅವರ ಸಂಘಟನಾತ್ಮಕ ಜಾಣ್ಮೆ ಹಾಗೂ ಬದ್ಧತೆಯನ್ನು ಅವಲೋಕಿಸುವುದಾದರೆ ಸೈಕಲ್ ಮೇಲೆ ರಾಜ್ಯವನ್ನೆಲ್ಲ ಸುತ್ತಾಡಿ ಪಕ್ಷ ಕಟ್ಟಿ ದಕ್ಷಿಣ ಭಾರತದಲ್ಲೇ ಬಿಜೆಪಿಯ ಅಧಿಕಾರದ ಹೆಬ್ಬಾಗಿಲು ತೆರೆಯುವಂತೆ ಮಾಡಿದ್ದು ದೊಡ್ಡ ಸಾಹಸವೇ ಸರಿ.

'ಈ ನಿಮ್ಮ ಯಡಿಯೂರಪ್ಪ' ಎಂದೇ ಜನರನ್ನು ಉದ್ದೇಶಿಸಿ ಮಾತನಾಡುವ ಹಮ್ಮು ಬಿಮ್ಮು ಇಲ್ಲದ ರಾಜಕಾರಣಿ ಹಾಗೂ ಅಂತಃಕರಣಿ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 50 ವರ್ಷ ರಾಜ್ಯವನ್ನು ಸುತ್ತಿದ್ದಾರೆ. ರೈತರ ಪರವಾಗಿ ಹೋರಾಡಿ, ದೀನದಲಿತರಿಗೆ ನ್ಯಾಯ ಒದಗಿಸಿ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ಅವರ ಜೀವನ ಮತ್ತು ಸಮಾಜಸೇವೆ ತೆರೆದ ಪುಸ್ತಕವಾಗಿದೆ.

ಆಡಳಿತ ಪಕ್ಷ, ಪ್ರತಿಪಕ್ಷ ಎನ್ನದೇ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಿ ರಾಜ್ಯದ ಅಭಿವೃದ್ಧಿಗೆ ಸಾಥ್ ನೀಡಿದ ಏಕೈಕ ಮುಖ್ಯಮಂತಿಯಾದ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದ್ದು ನನ್ನ ಸುದೈವ. ಯಡಿಯೂರಪ್ಪ ಜನಪರ ಕಾಳಜಿ, ಆಡಳಿತ ವೈಖರಿ ಮಾದರಿ ಎನ್ನುವುದನ್ನು ನಾನು ಕಂಡಿದ್ದೇನೆ. ಅವರ ಸಾಮಾಜಿಕ ಸೇವೆ, ಅಭಿವೃದ್ಧಿಗೆ ಇಟ್ಟ ದಿಟ್ಟಹೆಜ್ಜೆ, ಸಂಕಷ್ಟದಲ್ಲಿ ಇರುವವರ ನೆರವಿಗೆ ತಕ್ಷಣದ ಮಿಡಿದ ಯಡಿಯೂರಪ್ಪ ಅವರ ಬಗ್ಗೆ ಹೇಳಬೇಕಾದದ್ದು ಸಾಕಷ್ಟಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಕೈಗೊಂಡ ಜನಪರ ನಿರ್ಧಾರಗಳ ಪೈಕಿ ಕೆಲವನ್ನಾದರೂ ರಾಜ್ಯದ ಜನತೆಗೆ ತಿಳಿಸಿದ್ದರೆ ಹೇಗೆ?

ಬಿಎಸ್‌ವೈ ಮಾನವೀಯತೆಗೆ ಸಾಕ್ಷಿ

2008-09ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಇಂಗಳಗಿ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದೆ. ಎಚ್‌ಐವಿ ಪೀಡಿತರನ್ನು ಸಮಾಜ ತಿರಸ್ಕರಿಸದೆ ಒಪ್ಪಿಕೊಳ್ಳಬೇಕೆಂಬ ಸಂದೇಶ ಸಾರುವ ಉದ್ದೇಶದಿಂದ ಸೋಂಕಿತರ ಮನೆಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಲಾಯಿತು. ನಂತರ ಬಹಿರಂಗ ಸಮಾವೇಶ ಆಯೋಜಿಸಲಾಗಿತ್ತು. ಎರಡೂವರೆ ಸಾವಿರ ಮಾಜಿ ದೇವದಾಸಿ ಮಹಿಳೆಯರನ್ನು ಸೇರಿಸಲಾಗಿತ್ತು. ಅವರಿಗೆ ಕ್ಯಾಪ್ ಹಾಕಿ ಕೂರಿಸಲಾಗಿತ್ತು. ಯಡಿಯೂರಪ್ಪ ಅವರು ವೇದಿಕೆ ಬಂದವರೇ ತಕ್ಷಣ ಗಾಬರಿಯಾಗಿ 'ಇಷ್ಟೊಂದು ಹೆಣ್ಣುಮಕ್ಕಳು ಬಂದಿದ್ದಾರಲ್ಲ, ಅವರ ತಲೆಗೆ ಕ್ಯಾಪ್ ಹಾಕಿ ಏಕೆ ಕೂರಿಸಲಾಗಿದೆ?' ಎಂದು ನನ್ನನ್ನು ಕೇಳಿದರು. 'ಅವರೆಲ್ಲ ಮಾಜಿ ದೇವದಾಸಿಯರು, ಬಡವರಿದ್ದು, ಸಹಾಯ ಕೇಳಲು ಬಂದಿದ್ದಾರೆ. ಅವರಿಗೆ ವಾಸಿಸಲು ಒಂದು ರೂಮ್ ಕೂಡ ಇಲ್ಲದ ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ' ಎಂದು ವಿವರಿಸಿದೆ. 'ಹಾಗಾದರೆ ಅವರಿಗೆಲ್ಲ ಒಂದೊಂದು ಹಸು ಕೊಡೋಣವೇ' ಎಂದರು. 'ಹಸು ಕೊಟ್ಟರೆ ಸಾಕಲು ಆಗದು, ಕಡುಬಡವರು, ಅನೇಕರು ಗುಡಿಸಲಿನಲ್ಲಿದ್ದಾರೆ' ಎಂದು ಯಡಿಯೂರಪ್ಪ ಅವರ ಗಮನಕ್ಕೆ ತಂದೆ. 'ಹಾಗಾದರೆ ಏನು ಮಾಡಬೇಕಪ್ಪಾ?' ಎಂದು ನನ್ನನ್ನು ಕೇಳಿದರು. 'ಮಾಸಾಶನ ಕೊಟ್ಟರೆ ಅವರ ಮುಪ್ಪಿನಾವಸ್ಥೆ ತನಕ ಬದುಕಿಗೆ ನೆರವಾಗುತ್ತದೆ' ಎಂದು ವಿವರಿಸಿದೆ.



ಮಾಜಿ ದೇವದಾಸಿಯರ ಸಂಕಷ್ಟಕ್ಕೆ ಮಿಡಿದ ಯಡಿಯೂರಪ್ಪ ಅವರು ವೇದಿಕೆಯಲ್ಲೇ ಮಾಸಾಶನ ಘೋಷಣೆ ಮಾಡಿದರು. ಬೆಂಗಳೂರಿಗೆ ಹೋದ ತಕ್ಷಣವೇ ಸುಮಾರು 37 ಸಾವಿರ ಹೆಣ್ಣುಮಕ್ಕಳಿಗೆ ಒಂದೇ ದಿನ ಮಾಸಾಶನ ವಿತರಣೆ ಮಾಡಿದರು. ಇದು ಯಡಿಯೂರಪ್ಪ ಅವರ ಮಾನವೀಯತೆಗೆ ಸಾಕ್ಷಿ.

ನೇಕಾರರ ಸಂಕಷ್ಟಕ್ಕೂ ಮಿಡಿದ ಹೃದಯ

ಯಡಿಯೂರಪ್ಪ ಅವರು ಹಾಗೂ ನಾನು ಚರ್ಚಿಸುತ್ತಿದ್ದಾಗ, 'ನೇಕಾರರು ಬಹಳ ಬಡವರಿದ್ದು, ಸಂಕಷ್ಟದಲ್ಲಿದ್ದಾರೆ ಸರ್' ಎಂದು ಅವರ ಗಮನಕ್ಕೆ ತಂದೆ. 'ಉತ್ತರ ಕರ್ನಾಟಕದಲ್ಲಿ ಬಹುತೇಕ ಮಂದಿ ಹ್ಯಾಂಡ್‌ಲೂಮ್ ನೇಕಾರರಿದ್ದಾರೆ. ಹ್ಯಾಂಡ್‌ಲೂಮ್ ನಡೆಸೋದು ಅವರಿಗೆ ಕಷ್ಟ' ಎಂದು ವಿವರಿಸಿದೆ.

ಹ್ಯಾಂಡ್‌ಲೂಮ್ ನೇಕಾರರ ಸಂಕಷ್ಟಕ್ಕೆ ನೆರವಾಗಲು ಏನು ಮಾಡಬೇಕೆಂದು ನನ್ನನ್ನು ಕೇಳಿದರು. ಜವಳಿ ಖಾತೆ ನನ್ನಲ್ಲಿಯೇ ಇತ್ತು. 'ಏನಿಲ್ಲ, ಅವರಿಗೆಲ್ಲ ವಿದ್ಯುತ್ ಮಗ್ಗಕ್ಕೆ ಪರಿವರ್ತನೆ ಮಾಡಿಸೋಣ, ಒಬ್ಬರಿಗೆ ಎರಡೆರಡು ಪವರ್‌ಲೂಮ್ ಕೊಡಿಸೋಣ, ಅದರಲ್ಲಿ ಒಂದು ಉಚಿತ, ಇನ್ನೊಂದನ್ನು ಸಾಲದ ರೂಪದಲ್ಲಿ ಕೊಡಿಸೋಣ' ಎಂದು ವಿವರಿಸಿದೆ. 'ಇಷ್ಟಾದರೆ ಸಾಲದು ಪವರ್ ಲೂಮ್‌ಗೆ ವಾಣಿಜ್ಯ ಉದ್ದೇಶ ವಿದ್ಯುತ್ ದರ ಆದರೆ ನೇಕಾರರಿಗೆ ಬಿಲ್ ಕಟ್ಟೋದು ಆಗಲ್ಲ ಸರ್' ಎಂದರೆ, 'ಆಗಲೂ ಮತ್ತೇನು ಮಾಡೋಣ' ಎಂದು ಯಡಿಯೂರಪ್ಪ ಕೇಳಿದರು. 'ವಿದ್ಯುತ್ ಸಬ್ಸಿಡಿ ಕೊಟ್ಟರೆ ಅನುಕೂಲವಾಗುತ್ತದೆ' ಎಂದು ಅವರ ಗಮನಕ್ಕೆ ತಂದರೆ 'ಆಯ್ತು ಸಬ್ಸಿಡಿ ಕೊಟ್ಟೇಬಿಡು' ಎಂದು ನನಗೆ ಆದೇಶಿಸಿದ್ದರು. ಇಂಥ ಮಾನವೀಯತೆಯ ಮನುಷ್ಯನ್ನು ನಾನು ನೋಡಿದ್ದು ವಿರಳ.

ನೆರೆ ಸಂತ್ರಸ್ತರಿಗೆ ಸೂರು ಒದಗಿಸಿದ ನಾಯಕ

2019ರಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ವರುಣಾರ್ಭಟ ಉಂಟಾಗಿ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಯಿತು. ಆಕಾಶವೇ ಕೆಳಗೆ ಬಿದ್ದಂತೆ ಮಳೆಯ ಆರ್ಭಟ ಇತ್ತು. ಆ ವೇಳೆ ಸಿಎಂ ಯಡಿಯೂರಪ್ಪ, ನಾನು ಸೇರಿದಂತೆ ಅನೇಕರು ತಕ್ಷಣ ಬೆಳಗಾವಿಗೆ ತೆರಳಿದವು. ಆಗ ಯಡಿಯೂರಪ್ಪ ಅವರೊಬ್ಬರೇ ಮುಖ್ಯಮಂತ್ರಿ ಇದ್ದರು, ಮಂತ್ರಿಮಂಡಲ ರಚನೆಯಾಗಿರಲಿಲ್ಲ. ನಾನೂ ಮಂತ್ರಿ ಇರಲಿಲ್ಲ. ಸಭೆ ನಡೆಸುವಾಗ ಮನೆಗಳ ಬಿದ್ದ ಅಂಕಿಅಂಶಗಳನ್ನು ಅಧಿಕಾರಿಗಳು ವಿವರಿಸಲಾರಂಭಿಸಿದರು.

'ಮನೆ ಕಳೆದುಕೊಂಡವರಿಗೆ ಏನು ಮಾಡಬಹುದು' ಎಂದು ಯಡಿಯೂರಪ್ಪ ಕೇಳಿದರು, ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ₹95,100 ಪರಿಹಾರ ಕೊಡಲು ಅವಕಾಶವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. '₹95 ಸಾವಿರಗಳಲ್ಲಿ ಮನೆ ಆಗುತ್ತದೆಯೇ?' ಎಂದು ಯಡಿಯೂರಪ್ಪನವರು ಪಕ್ಕದಲ್ಲಿದ್ದ ನನ್ನನ್ನು ಕೇಳಿದರು. 'ಅಷ್ಟು ಪರಿಹಾರದ ಹಣದಲ್ಲಿ ಮನೆ ಆಗೋದು ಕಷ್ಟ ಸರ್' ಎಂದು ಅವರ ಗಮನ ಸೆಳೆದೆ. 'ಏನು ಮಾಡೋಣ' ಎಂದು ನನ್ನನ್ನು ಕೇಳಿದರು. 'ಪರಿಹಾರ ಸ್ವಲ್ಪ ಹೆಚ್ಚು ಕೊಡೋಣ ಸರ್' ಎಂದೆ, ತಕ್ಷಣ ₹5 ಲಕ್ಷ ಪರಿಹಾರವನ್ನು ಸಭೆಯಲ್ಲೇ ಯಡಿಯೂರಪ್ಪ ಘೋಷಣೆ ಮಾಡಿದರು. ಅದೊಂದು ಐತಿಹಾಸಿಕ ಘೋಷಣೆಯೇ ಸರಿ. ಮುಂದೆ ನಾನೇ ಬೆಳಗಾವಿ ಉಸ್ತುವಾರಿ ಮಂತ್ರಿಯಾದೆ, ಅದೇ ಜಿಲ್ಲೆಗೆ ₹1200 ಕೋಟಿ ಪರಿಹಾರ ಕೊಡಲಾಯಿತು. ಯಡಿಯೂರಪ್ಪ ಸಾಮಾಜಿಕ ಬದ್ಧತೆ, ಜನಪರ ಕಾಳಜಿಗೆ ಅತ್ಯುತ್ತಮ ಉದಾಹರಣೆಯಾಗಿದೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆಯೇ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ಸಿಕ್ಕಿದ್ದು, ಯೋಜನೆಗಳಿಗೆ ಕೋಟಿ ಕೋಟಿ ಅನುದಾನ ಕೊಟ್ಟಿದ್ದೇ ಅವರ ಅಧಿಕಾರಾವಧಿಯಲ್ಲಿ.

ಶಿಕಾರಿಪುರದಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಬಿಎಸ್‌ವೈ ಅವರು ಪ್ರಾರಂಭದಲ್ಲಿ ಆರ್‌ಎಸ್‌ಎಸ್‌ನ ತಾಲೂಕು ಕಾರ್ಯವಾಹರಾಗಿ, ನಂತರ ಪುರಸಭೆ ಅಧ್ಯಕ್ಷ, ಶಾಸಕ, ಪ್ರತಿಪಕ್ಷದ ನಾಯಕ, ಸಂಸದರಾಗಿ ದುಡಿದಿದ್ದಾರೆ.


ಬಿಜೆಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯಾಧ್ಯಕ್ಷರಾಗಿ, ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಹೋರಾಟ ಹಾಗೂ ಪಾದಯಾತ್ರೆಗಳು ಅವರ 50 ವರ್ಷಗಳ ರಾಜಕೀಯ ಜೀವನದ ಭಾಗವಾಗಿವೆ. ವಿಧಾನಸೌಧದಲ್ಲಿ ರೈತರ ಪರವಾಗಿ ಮಾತನಾಡಲು ಎದ್ದು ನಿಂತರೆ ಸಾಕು ವಿಧಾನಸೌಧವೇ ನಡುಗುತಿತ್ತು ಎಂದು ಇಂದಿಗೂ ಪತ್ರಿಪಕ್ಷದವರೇ ಮಾತನಾಡುತ್ತಾರೆ. ಅಂಥ ವ್ಯಕ್ತಿತ್ವ ಯಡಿಯೂರಪ್ಪ ಅವರದು. ಅವರ ಹೋರಾಟ ಜೀವನ, ಕಾಯಕ ನಿಷ್ಠೆ, ನಾಯಕತ್ವ ರಾಜ್ಯದ ಜನರ ಮನಸ್ಸಿನಿಂದ ಎಂದೂ ಅಳಿಸಲಾಗದ ಪುಟಗಳಾಗಿವೆ.

5 ಕೋಟಿ ಗಿಡ ನೆಡಲಿದೆ ಕಾನೂನು ಸೇವಾ ಪ್ರಾಧಿಕಾರ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಪರಿಸರ ಸಂರಕ್ಷಣೆ ಉದ್ದೇಶದಿಂದ 'ಧರೆ ಫೌಂಡೇಷನ್' ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಐದು ಕೋಟಿ ಗಿಡಗಳನ್ನು ನೆಡಲು ಅಭಿಯಾನ ಕೈಗೆತ್ತಿಕೊಂಡಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬೆಂಗಳೂರು ನಗರದಲ್ಲಿ ಎರಡು ಕೋಟಿ ಗಿಡ ನೆಡಲಾಗುವುದು. ಉಳಿದ ಮೂರು ಕೋಟಿ ಸಸಿಗಳನ್ನು ರಾಜ್ಯದ ಇತರ ಕಡೆ ನೆಡಲಾಗುವುದು. ರಾಜ್ಯವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದರು.



ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ. ಇದಕ್ಕೆ ಮುಖ್ಯ ಕಾರಣ ಅರಣ್ಯ ನಾಶ. ನಿಯಮದ ಪ್ರಕಾರ ಅಭಿವೃದ್ಧಿ ಯೋಜನೆಗೆ ಕಡಿಯುವ ಮರಗಳಿಗೆ ಪರ್ಯಾಯವಾಗಿ ಸಸಿಗಳನ್ನು ನಡೆಬೇಕಾಗಿದೆ. ಆದರೆ, ಆ ಕಾನೂನು ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದೆ ಎಂಬುದು ಪ್ರಶ್ನಾರ್ಹ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಹಾಗೂ ಹಾಲಿ ಇರುವ ಪರಿಸರ ಸಂರಕ್ಷಣೆ ಮಾಡಲು ಅಭಿಯಾನ ಕೈಗೊಂಡಿದೆ ಎಂದು ಹೇಳಿದರು.

ಧರೆ ಫೌಂಡೇಷನ್‌ನ ನಿರ್ದೇಶಕ ಡಿ.ಎಂ. ಪೂರ್ಣೇಶ್ ಹಾಗೂ ವೃಷಾಂಕ್ ಭಟ್ ಉಪಸ್ಥಿತರಿದ್ದರು.

ಕೋಡಿಮಠ ಶ್ರೀಗಳಿಗೆ ಬೆಳ್ಳಿ ಕಿರೀಟ ಅರ್ಪಿಸಿದ ಶಾಸಕ ಉಮೇಶ್ ಮೇಟಿ

• **ಕನ್ನಡಪ್ರಭ ವಾರ್ತೆ** ಅರಸೀಕೆರೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ನೂತನ ಶಾಸಕ ಉಮೇಶ್ ಮೇಟಿ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಬೆಳ್ಳಿ ಕಿರೀಟ ಅರ್ಪಿಸಿ ಆಶೀರ್ವಾದ ಪಡೆದರು.

ಗುರುವಾರ ರಾತ್ರಿ ಮಠಕ್ಕೆ ಆಗಮಿಸಿದ ಉಮೇಶ್ ಮೇಟಿ ಮಠದಲ್ಲಿನ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಸ್ವಾಮೀಜಿಗೆ ರಜತ ಕಿರೀಟ ಧಾರಣೆ ಮಾಡಿ ಭಕ್ತಿಭಾವ ಸಮರ್ಪಿಸಿದರು. ಉಮೇಶ್ ಮೇಟಿ ಹಾಗೂ ಶ್ರೀಗಳ ನಡುವೆ 1 ಗಂಟೆಗೂ ಹೆಚ್ಚು ಕಾಲ ಗೋಪ್ಯ ಸಮಾಲೋಚನೆ ನಡೆದಿರುವುದು ವಿಶೇಷಗಮನಸೆಳೆಯಿತು. ರಾಜಕೀಯವಾಗಿ ತಮ್ಮ ಮುಂದಿನ ನಡೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ವಿಚಾರಗಳ ಕುರಿತು ಶ್ರೀಗಳ ಮಾರ್ಗದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಮಠದ ಮೂಲಗಳಿಂದ ತಿಳಿದುಬಂದಿದೆ.

Editor: RAVI HEGDE, Printed and Published by B.V. MALLIKARJUNAIAH on behalf of Kannada Prabha Publications Ltd., "Vijayalaxmi Arcade", No. 3519/T9, 3rd Floor, Narvekar Galli, Belagavi-590 001, Printed at Manipal Media Network Ltd., Block No.660 & 661, Budara Sighi Cross, Adaragunchi Village, Chebbi Hobli, P-B Road, Hubli Taluk, Hubli-580 059. Registered No. KA/BGGPO/2559/10-12
Belagavi Vol.30, No. 128 RNI Reg.No.KARKAN/1997/979

ಬಂಗಾಳಕ್ಕೆ ಸುವೇಂದು ಪ್ರಪ್ರಥಮ ಬಿಜೆಪಿ ಸಿಎಂ

ಇಂದು ಬೆಳಗ್ಗೆ 11ಕ್ಕೆ ಅಧಿಕಾರಿಗೆ ಅಧಿಕಾರ | ಮೋದಿ, ಶಾ ಭಾಗಿ | ಅಗ್ನಿಮಿತ್ರಾ ಸೇರಿ ಇಬ್ಬರಿಗೆ ಡಿಸಿಎಂ ಪಟ್ಟ ಸಾಧ್ಯತೆ

• **ಪಿಟಿಐ** ಕೋಲ್ಕತಾ

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೇರುವ ಐತಿಹಾಸಿಕ ಮುಹೂರ್ತಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನು 'ದೀದಿ ಆಳ್ವಿಕೆಯ ಬಳಿಕ ಇನ್ನು ದಾದಾ ಸಾಮ್ರಾಜ್ಯ' ಎಂದು ಬಣ್ಣಿಸಲಾಗುತ್ತಿದೆ.


ಅಧಿಕಾರಿ ಅವರು ಶನಿವಾರ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು, ಘಟಾನುಘಟಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಬಂಗಾಳಕ್ಕೆ ಸಿಎಂ ಆಯ್ಕೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ಸಂಜೆ, ನೂತನ ಶಾಸಕರು ಮತ್ತು ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಬಳಿಕ ಅಧಿಕಾರಿಯವರ ಆಯ್ಕೆಯನ್ನು ಅಮಿತ್ ಶಾ ಘೋಷಿಸಿದರು.

'ಶಾಸಕಾಂಗ ಸಭೆಯಲ್ಲಿ ಸಲ್ಲಿಸಲಾಗಿದ್ದ 8 ಪ್ರಸ್ತಾವನೆಗಳಲ್ಲೂ ಒಂದೇ ಹೆಸರಿತ್ತು (ಸುವೇಂದು ಅಧಿಕಾರಿ). 2ನೇ ಅವಕಾಶ ಕೊಟ್ಟರೂ ಯಾರೂ ಅದನ್ನು ಬದಲಿಸಲು ಬಯಸಲಿಲ್ಲ. ಹಾಗಾಗಿ ಸುವೇಂದು ಅವರನ್ನೇ ಅಂತಿಮವಾಗಿ ಬಂಗಾಳದ ಸಿಎಂ ಆಗಿದೆ ಆಯ್ಕೆ ಮಾಡಲಾಗಿದೆ' ಎಂದು ಶಾ ಹೇಳಿದರು.

ಅಧಿಕಾರಿ ಆರ್‌ಎಸ್‌ಎಸ್ ಹಿನ್ನೆಲೆ ಇಲ್ಲದಿದ್ದರೂ (ಮೂಲತಃ ಟಿಎಂಸಿಯವರು- ನಂತರ ಬಿಜೆಪಿಗೆ ಬಂದಿದ್ದರು) ಆಯ್ಕೆ ಆಗಿರುವುದು ವಿಶೇಷ. ಅಧಿಕಾರಿ ಅವರ ಜತೆ ಸಿಎಂ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ರೂಪಾ ಗಂಗೂಲಿ ಇದ್ದರು. ಅವರನ್ನೆಲ್ಲ ಹಿಂದಿಕ್ಕಿ ಸುವೇಂದು ಆಯ್ಕೆಯಾಗಿದ್ದಾರೆ.

ಈ ನಡುವೆ, ಅಗ್ನಿಮಿತ್ರಾ ಹಾಗೂ ಶಾಸಕ ಶಂಕರ್ ಘೋಷ್ ಅವರಿಗೆ ಡಿಸಿಎಂ ಹುದ್ದೆ ಒಲಿಯುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.



ಅಕ್ರಮಕ್ಕೆ ಬ್ರೇಕ್

ಪಶ್ಚಿಮ ಬಂಗಾಳದಲ್ಲಿ ಇನ್ನು ಒಳನುಸುಳುವಿಕೆ ಮತ್ತು ಜಾನುವಾರು ಕಳ್ಳಸಾಗಣೆ ಅಸಾಧ್ಯ. ರಾಜ್ಯದ ಈ ಗೆಲುವು ನಮ್ಮ ಸಂಘಟನೆಯ ವಿಸ್ತರಣೆ ಅಥವಾ ಸಿದ್ಧಾಂತದ ದೃಢೀಕರಣವಷ್ಟೇ ಅಲ್ಲ, ಬದಲಾಗಿ ರಾಷ್ಟ್ರೀಯ ಭದ್ರತೆಯಲ್ಲಿರುವ ದೊಡ್ಡ ರಂಧ್ರವನ್ನು ಸರಿಪಡಿಸುವುದಾಗಿದೆ.

• **ಅಮಿತ್ ಶಾ** ಕೇಂದ್ರ ಗೃಹ ಸಚಿವ

ದೀದಿಗೆ ಸಡ್ಡು ಹೊಡೆದ ಮಾಜಿ ಶಿಷ್ಯ ಇದೀಗ ಉತ್ತರಾಧಿಕಾರಿ!

ಕೋಲ್ಕತಾ: ಸುವೇಂದು ಅಧಿಕಾರಿ. ಅಂದು 34 ವರ್ಷಗಳ ಎಡಪಂಥೀಯರ ಆಡಳಿತಕ್ಕೆ ಕೊನೆಯ ಮೊಳೆ ಹೊಡೆದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವನ್ನು ಮೊದಲ ಬಾರಿ ಅಧಿಕಾರದ ಗದ್ದುಗೆಯಲ್ಲಿ ಕೂರಿಸಿದ 2011ರ ನಂದಿಗ್ರಾಮ ಹೋರಾಟದ ಪ್ರಮುಖ ರೂವಾರಿ. ಇದೀಗ ಒಂದೂವರೆ ದಶಕದ ದೀದಿ ನೇತೃತ್ವದ ಟಿಎಂಸಿ ಆಡಳಿತವನ್ನು ಕೆಡವಿ ಬಿಜೆಪಿಯನ್ನು ಮೊದಲ ಬಾರಿಗೆ ಅಧಿಕಾರದ ಪಡಸಾಲೆಗೆ ತಂದು ಕೂರಿಸಿದ ಹಿಂದುತ್ವ ರಾಜಕೀಯದ ರಾಯಭಾರಿ!

■ ಒಂದು ಕಾಲದಲ್ಲಿ ಟಿಎಂಸಿಯ ನೀಲಿ ಕಣ್ಣಿನ ಹುಡುಗ
■ ಬಳಿಕ ಬಿಜೆಪಿ ಸೇರಿ ಮಮತಾ, ಟಿಎಂಸಿಯನ್ನೇ ಮಣಿಸಿದ ನಾಯಕ

ಹೌದು.. ಒಂದು ಕಾಲದಲ್ಲಿ ಟಿಎಂಸಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದ ಸುವೇಂದು ಅ ಮಮತಾ ಬ್ಯಾನರ್ಜಿಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರು. ಬಳಿಕ ಮಮತಾ ವಿರುದ್ಧವೇ ತೊಡೆತಟ್ಟಿ ಗೆದ್ದವರು.

ಕಳೆದ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗೆದ್ದು ಬೀಗಿದ್ದ ಸುವೇಂದು ಅಧಿಕಾರಿ, ಈ ಬಾರಿ ಮಮತಾ ಬ್ಯಾನರ್ಜಿ ಅವರನ್ನು ಅವರ ತವರು ಕ್ಷೇತ್ರ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲೇ ಮಣಿಸಿ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ.


ಸುವೇಂದು ಬ್ರಹ್ಮಚಾರಿ: ಮಮತಾ ರೀತಿಯಲ್ಲೇ ಬ್ರಹ್ಮಚಾರಿಯಾಗಿರುವ ಸುವೇಂದು ಅಧಿಕಾರಿಯವರ ರಾಜಕೀಯ ಜೀವನ ಆರಂಭವಾಗಿದ್ದು ಕಾಂಗ್ರೆಸ್ ಮೂಲಕ. 1995ರಲ್ಲಿ ಮುನ್ಸಿಪಾಲಿಟಿ ಚುನಾವಣೆ ಮೂಲಕ ರಾಜಕೀಯಕ್ಕೆ ಕಾಲಿಟ್ಟ ಅವರು ಬಳಿಕ ತೃಣಮೂಲ ಕಾಂಗ್ರೆಸ್ ಸೇರಿಕೊಂಡು ರಾಜ್ಯ ರಾಜಕೀಯ ಪ್ರವೇಶಿಸಿದರು.

2009ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು 2011ರಲ್ಲಿ ಎಡಪಂಥೀಯ ಸರ್ಕಾರ ವಿರುದ್ಧ ನಡೆದ ನಂದಿಗ್ರಾಮ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬಳಿಕ ಅವರು ಮಮತಾ ಉತ್ತರಾಧಿಕಾರಿಯೆಂದೇ ಗುರುತಿಸಲ್ಪಟ್ಟಿದ್ದರು.

ದೀದಿ ವಿರುದ್ಧ ಬಂಡಾಯ: ಮಮತಾ ಬ್ಯಾನರ್ಜಿ ಯಾವತ್ತು ತಮ್ಮ ಸಂಬಂಧಿ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷಕ್ಕೆ ಕರೆತಂದರೋ ಆ ಬಳಿಕ ಸುವೇಂದು ಟಿಎಂಸಿಯಿಂದ ದೂರಸರಿಯಲಾರಂಭಿಸಿದರು. ಬಳಿಕ ಬಿಜೆಪಿ ಸೇರಿ 2021ರಲ್ಲಿ ನಂದಿಗ್ರಾಮದಲ್ಲಿ ಮಮತ ವಿರುದ್ಧವೇ ಸ್ಪರ್ಧಿಸಿ ಗೆದ್ದರು. ಈ ಬಾರಿ ಭವಾನಿಪುರದಲ್ಲಿ ದೀದಿಯನ್ನು ಮಣಿಸಿದರು.

ಕೊಟ್ಟ ಎಲ್ಲಾ ಭರವಸೆ ಈಡೇರಿಸುತ್ತೇವೆ: ಸುವೇಂದು ಅಧಿಕಾರಿ

ಕೋಲ್ಕತಾ: 'ಚುನಾವಣೆ ವೇಳೆ ಪಕ್ಷವು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನು ಖಂಡಿತ ಈಡೇರಿಸುತ್ತೇವೆ' ಎಂದು ಪ.ಬಂಗಾಳದ ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಭರವಸೆ ನೀಡಿದ್ದಾರೆ.



ಸಿಎಂ ಹುದ್ದೆಗೆ ತಮ್ಮ ಆಯ್ಕೆಯ ಬಳಿಕ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ರಾಜ್ಯದಲ್ಲೀಗ ಭಯವು ಹೋಗಿ ಭರವಸೆ ಬಂದಿದೆ. ಬಂಗಾಳದ ಜನ ನಮಗೆ ಐತಿಹಾಸಿಕ ಜನಾದೇಶ ನೀಡಿದ್ದಾರೆ' ಎಂದು ಹರ್ಷ ವ್ಯಕ್ತಪಡಿಸಿದರು. ಜತೆಗೆ, 'ನಮ್ಮ ಪ್ರಣಾಳಿಕೆಯಲ್ಲಿದ್ದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸುತ್ತೇವೆ. ಬಂಗಾಳ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ಕೆಲಸ ಮಾಡುವುದು ಅತ್ಯಗತ್ಯ' ಎನ್ನುವ ಮೂಲಕ ಡಬಲ್ ಎಂಜಿನ್ ಸರ್ಕಾರ ಉತ್ತಮ ಆಡಳಿತ ಕೊಡಲಿದೆ ಎಂಬ ವಾಗ್ದಾನವನ್ನೂ ಅಧಿಕಾರಿ ಮಾಡಿದರು. ಈ ನಡುವೆ, ನಾಯಕರು ಅಧಿಕಾರಿ ಅವರನ್ನು ಅಭಿನಂದಿಸಿದರು.

ಸುದ್ದಿ ಸಿಂಚನ

ಏರಿಂಡಿಯಾ ವೆಚ್ಚ ಕಡಿತ: ವೇತನ ಹೆಚ್ಚಳ ಮುಂದಕ್ಕೆ

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಉಂಟಾದ ಆರ್ಥಿಕ ನಷ್ಟ ಸರಿದೂಗಿಸಲು ಏರಿಂಡಿಯಾ ವಿಮಾನ ಯಾನ ಸಂಸ್ಥೆಯು ವೆಚ್ಚ ಕಡಿತಕ್ಕೆ ಮುಂದಾಗಿದೆ. ಇದರ ಮುಂದುವರೆದ ಭಾಗವಾಗಿ ಸಿಬ್ಬಂದಿಗಳ ವೇತನ ಹೆಚ್ಚಳ ಸೇರಿ ಕೆಲ ಸೌಲಭ್ಯಗಳಿಗೆ ಕತ್ತರಿ ಹಾಕಿದೆ. ಕಂಪನಿಯು ಯುದ್ಧದಿಂದ ನಷ್ಟ ಅನುಭವಿಸಿದ್ದರೂ ಉದ್ಯೋಗಿಗಳನ್ನು ವಜಾ ಮಾಡುವ ಯೋಚನೆಯಲ್ಲಿಲ್ಲ.ಬದಲಾಗಿ ಅವರಿಗೆ ನೀಡಿರುವ ಕೆಲ ಸೌಲಭ್ಯಗಳನ್ನು ಕಡಿತಗೊಸಲಿದೆ. ಸಿಬ್ಬಂದಿಗೆ ನೀಡಲಾಗುವ ವಾರ್ಷಿಕ ವೇತನ ಹೆಚ್ಚಳ ಹಾಗೂ ಬಡ್ತಿಯನ್ನು ಕನಿಷ್ಠ 3 ತಿಂಗಳು ಮುಂದೂಡಲಿದೆ. ಇದಲ್ಲದೆ, ಸಿಬ್ಬಂದಿಯು ಕರ್ತವ್ಯದ ಲ್ಲಿದ್ದಾಗ ಮಿತವ್ಯಯ ಮಾಡಬೇಕು ಎಂದು ಸೂಚಿಸಲಾ ಗಿದೆ. ಏರಿಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಕಂಪನಿ ಆಡಳಿತ ಮಂಡಳಿ, ವಿವಿಧ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಪತಿಯ ವಿರುದ್ಧ ನಟಿ ಸೆಲಿನಾ ಕಿರುಕುಳ ಆರೋಪ: ದೂರು

ನವದೆಹಲಿ: ನಟಿ. ಮಾಜಿ ಮಿಸ್ ಇಂಡಿಯಾ ಸೆಲಿನಾ ಜೇಟ್ಲಿ ಅವರು ಆಸ್ಟ್ರಿಯಾ ಮೂಲದ ತಮ್ಮ ಪತಿ ಪೀಟರ್ ಹಾಗ್‌ರ ವಿರುದ್ಧ ಕ್ರೌರ್ಯ, ದೈಹಿಕ ಹಾನಿ, ಬೆದರಿಕೆ ಮತ್ತು ನಿರಂತರ ಕಿರುಕುಳದ ದೂರು ದಾಖಲಿಸಿದ್ದು, ಮುಂಬೈ ಪೊಲೀಸರು ಭಾರತೀಯ ನ್ಯಾಯಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಅತ್ತ ತನಿಖೆಗೆ ಹಾಗ್ ಸಹಕರಿಸುತ್ತಿಲ್ಲವಾದ ಕಾರಣ ಪೊಲೀಸರು ಲುಕ್‌ಔಟ್ ಸರ್ಕ್ಯುಲರ್ ಹೊರಡಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಟಿ, ಕೌಟುಂಬಿಕ ಹಿಂಸೆ ಕಾಯ್ದೆಯ ಅಡಿಯೂ ಪತಿಯ ವಿರುದ್ಧ ದೂರು ನೀಡಿದ್ದರು. ಜತೆಗೆ, ಆಸ್ಟ್ರಿಯಾದಲ್ಲಿ ನೆಲೆಸಿರುವ ಪತಿ, ತಮಗೆ ಮಕ್ಕಳನ್ನು ನೋಡಲು ಬಿಡುತ್ತಿಲ್ಲ ಎಂದೂ ಇವರು ಆರೋಪಿಸಿದ್ದರು. ಸದ್ಯ ವಿಚ್ಛೇದನ ಪ್ರಕ್ರಿಯೆ ನಡೆದಿದೆ.

ಭಾರತದ ಸೇನಾಧಿಕಾರಿ ಇಂಗ್ಲಿಷಲ್ಲಿ ಮಾತಾಡಿದ್ದು ಯಾಕೆ?: ಪಾಕ್ ಪ್ರಶ್ನೆ

ಇಸ್ಲಾಮಾಬಾದ್: ಆಪರೇಷನ್ ಸಿಂದೂರಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಭಾರತೀಯ ಸೇನಾಧಿಕಾರಿಗಳು ಗುರುವಾರ ಜೈಪುರದಲ್ಲಿ ನಡೆಸಿದ ಮಾಧ್ಯಮ ಸಂವಾದದ ಬಗ್ಗೆ ಪಾಕಿಸ್ತಾನದ ಸೇನಾ ವಕ್ತಾರ ಲೆ.ಜ. ಅಹ್ಮದ್ ಷರೀಫ್ ಚೌಧರಿ ಕೇಳಿರುವ ಪ್ರಶ್ನೆಯೊಂದು ಭಾರೀ ವೈರಲ್ ಆಗುತ್ತಿದೆ. 'ಅವರು ಇಂಗ್ಲಿಷ್‌ನಲ್ಲಿ ಯಾಕೆ ಮಾತಾಡಿ ದರು?' ಎಂದು ಜ| ಷರೀಫ್ ಕೇಳಿದ್ದಾರೆ. 'ನಿಮಗೆ ಇಂಗ್ಲಿಷ್‌ನಲ್ಲಿ ಮಾತಾಡುವಂತೆ ಯಾರು ಹೇಳಿದರು? ನೀವು ಹೇಳಬೇಕಿರುವುದನ್ನು ಇಡೀ ವಿಶ್ವಕ್ಕೆ ತಲುಪಿಸಬೇಕು ಎಂಬ ಉದ್ದೇಶದಿಂದ ಹೀಗೆ ಮಾಡಿದ್ದೇ?' ಎಂದು ಷರೀಫ್ ಪ್ರಶ್ನಿಸಿದ್ದಾರೆ. ಇದೀಗ ಸಾಮಾಜಿಕ ಮಾಧ್ಯಮ ದಲ್ಲಿ ಟ್ರೋಲ್ ಆಗುತ್ತಿದೆ. ಪಹಲ್ಗಾಂ ದಾಳಿಯ ಬಳಿಕ ದೇಶ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಆಂಗ್ಲ ಭಾಷೆಯಲ್ಲಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು. ಈ ಮೂಲಕ, ಭಾರತವು ತನ್ನ ಮೇಲಿನ ದಾಳಿಗೆ ಪಾಕ್ ಬೆಲೆ ತೆರಬೇಕಾಗುವುದು ಎಂದು ಇಡೀ ವಿಶ್ವಕ್ಕೆ ಹೇಳಿದ್ದರು.

'ವಂದೇ'ಗೆ ರಾಷ್ಟ್ರಗೀತೆ ರೀತಿ ರಕ್ಷಣೆ ಸಲ್ಲದು: ಓವೈಸಿ ಕಿಡಿ

ಹೈದರಾಬಾದ್: ವಂದೇ ಮಾತರಂಗೆ ರಾಷ್ಟ್ರಗೀತೆ 'ಜನ ಗಣ ಮಣ' ರೀತಿ ಶಾಸನಬದ್ಧ ರಕ್ಷಣೆ ನೀಡುವ ಕೇಂದ್ರ ಸಂಪುಟ ತೀರ್ಮಾನವನ್ನು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ. ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, ವಂದೇ ಮಾತರಂ ದೇವತೆಯ ಸ್ತುತಿಯಾಗಿರುವುದರಿಂದ ರಾಷ್ಟ್ರಗೀತೆಯಂತೆ ಈ ಹಾಡನ್ನು ಪರಿಗಣಿಸಬಾರದು. ದೇಶ ಯಾವ ಹೆಸರಿಂದಲೂ ನಡೆಯುವುದಿಲ್ಲ. ಅಲ್ಲದೆ ರಾಷ್ಟ್ರ ಯಾವುದೇ ಒಂದು ದೇವರಿಗೆ ಸೇರಿಲ್ಲ ಎಂದಿದ್ದಾರೆ.


ನಿದಾಗೆ ಒವೈಸಿ ಪಕ್ಷದ ನಾಯಕನೊಬ್ಬ ಆಶ್ರಯ ನೀಡಿದ್ದ: ಪೊಲೀಸ್

ಮುಂಬೈ: ಟಿಸಿಎಸ್‌ನ ನಾಸಿಕ್ ಘಟಕದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದ್ದ ಕಾರ್ಪೊರೆಟ್ ಜಿಹಾದ್‌ಗೆ ಬೆಂಬಲ ನೀಡಿ, ಬಳಿಕ ತಲೆಮರೆಸಿಕೊಂಡಿದ್ದ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ನಿದಾ ಖಾನ್‌ರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಆಕೆ ಹಾಗೂ ಪರಿವಾರಕ್ಕೆ ಎಐಎಂಐಎಂ ಪಕ್ಷದ ಕಾರ್ಪೊರೇಟರ್ ಒಬ್ಬರು ಆಶ್ರಯ ನೀಡಿದ್ದರು ಎಂದು ಛತ್ರಪತಿ ಸಂಭಾಜಿ ನಗರ ಪೊಲೀಸರು ತಿಳಿಸಿದ್ದಾರೆ. ನಿದಾಳನ್ನು ಮೇ 11ರ ತನಕ ಕೋರ್ಟು ಪೊಲೀಸ್ ವಶಕ್ಕೆ ಒಪ್ಪಿಸಿದೆ.

ಎಂಐಎಂ ಪಾತ್ರ ತನಿಖೆ ಆಗಲಿ: ಎಐಎಂಐಎಂ ಹಾಗೂ ಅದರ ಮಾಜಿ ಸಂಸದ ಇಮ್ತಿಯಾಜ್ ಜಲೀಲ್ ಪಾತ್ರದ ಬಗ್ಗೆ ತನಿಖೆ ನಡೆಯಬೇಕು ಎಂದು ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆ ನಾಯಕ ಶಿರಸಾಟ್ ಆಗ್ರಹಿಸಿದ್ದಾರೆ.

ಕೇರಳ ಸಿಎಂ ಆಗಿ ವೇಣು ಖಚಿತ?

ಶಾಸಕರ ಅನಿಸಿಕೆ ಸಲ್ಲಿಕೆ | ಮುಂದಿನ ವಾರ ಪ್ರಮಾಣ ವಚನ ಸಾಧ್ಯತೆ



ತಿರುವನಂತಪುರದಲ್ಲಿ ಶುಕ್ರವಾರ ಕೆ.ಸಿ. ವೇಣುಗೋಪಾಲ್ ಅವರು ಸಿಎಂ ಆಗಲಿ ಎಂಬ ಪೋಸ್ಟರ್ ರಾರಾಜಿಸಿತು.

ತಿರುವನಂತಪುರಂ: ಕೇರಳದಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರದ ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಬಹುತೇಕ ವೇಣು ಅವರು ಮುಂದಿನ ವಾರ (ಬಹುಶಃ ಮೇ 13ಕ್ಕೆ) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಆಯ್ಕೆಗೆ ಸಂಬಂಧಿಸಿ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್ ವಾಸ್ನಿಕ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಿದ್ದಾರೆ. ನೂತನ ಶಾಸಕರು, ಮಿತ್ರ ಪಕ್ಷಗಳು ಹಾಗೂ ಸಾರ್ವಜನಿಕರ ಅಭಿಪ್ರಾಯದ ಆಧಾರದ ಮೇಲೆ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.ವೇಣು ಅವರಲ್ಲದೆ ವಿ.ಡಿ.ಸತೀಶನ್, ರಮೇಶ್ ಚೆನ್ನಿತ್ತಲ ಅವರ ಹೆಸರೂ ರೇಸ್‌ನಲ್ಲಿದೆ. ಆದರೆ, ಇವರಲ್ಲಿ ವೇಣು ಬಗ್ಗೆ ಹೆಚ್ಚಿನ ಶಾಸಕರ ಒಲವು ಇದೆ ಎನ್ನಲಾಗಿದೆ.

13ಕ್ಕೆ ಪುದುಚೇರಿ ಸಿಎಂ ಆಗಿ ರಂಗಸ್ವಾಮಿ ಶಪಥ

ಪುದುಚೇರಿ: ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ದಿಗ್ವಿಜಯ ಬೆನ್ನಲ್ಲೇ ಕೂಟದ ಪ್ರಮುಖ ಪಕ್ಷವಾದ ಎಐಎನ್‌ಆರ್‌ಸಿ ಪಕ್ಷದ ನಾಯಕ ಎನ್. ರಂಗಸ್ವಾಮಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಪುನಾರಾಯ್ಕೆ ಆಗಿದ್ದಾರೆ. ಇದೇ 13ರಂದು ರಂಗಸ್ವಾಮಿ 5ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಎಡಿಎಂಕೆ ಸರ್ಕಾರಕ್ಕಾಗಿ ಗೌರ್ನರ್‌ಗೆ ಮೊರೆ

ಎಡಿಎಂಕೆ–ಡಿಎಂಕೆ ಮೈತ್ರಿ ವದಂತಿ ನಡುವೆ ರಾಜ್ಯಪಾಲಗೆ ಎಎಂಎಂಕೆ ಪತ್ರ

ಚೆನ್ನೈ: ಮುಂದಿನ ಸರ್ಕಾರ ರಚಿಸಲು ಎಐಎಡಿಎಂಕೆಯ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಆಹ್ವಾನಿಸುವಂತೆ, ಮಿತ್ರಪಕ್ಷವಾದ ಎಎಂಎಂಕೆಯ ಟಿಟಿವಿ ದಿನಕರನ್ ತಮಿಳುನಾಡು ರಾಜ್ಯಪಾಲರನ್ನು ಕೋರಿದ್ದಾರೆ. ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಡಿಎಂಕೆ ಜತೆ ಮೈತ್ರಿಗೆ ಮಾತುಕತೆ ನಡೆಸುತ್ತಿದೆ ಎಂದೂ ಹೇಳಲಾಗಿದೆ. ಆದರೆ ಬಿಜೆಪಿ ಸಂಗ ತೊರೆದರೆ ಮಾತ್ರ ಮೈತ್ರಿಗೆ ರೆಡಿ ಎಂದು ಡಿಎಂಕೆ ಹೇಳುತ್ತಿದೆ. ಇದು ಮೈತ್ರಿಗೆ ಕಗ್ಗಂಟಾಗಿದೆ. ಇದರ ನಡುವೆ ಎಐಎಡಿಎಂಕೆಯ ಒಂದು ಬಣ ಟಿವಿಕೆ ಜತೆ ಮೈತ್ರಿಗೆ ಉತ್ಸುಕವಾವಾಗಿದೆ ಎಂದು ಗುರುವಾರ ಹೇಳಲಾಗಿತ್ತು. ಆದರೆ ಶುಕ್ರವಾರ ಅವರೆಲ್ಲ ಮೌನವಾಗಿದ್ದಾರೆ.



ಚೆನ್ನೈನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಡಿಎಂಕೆ-ಕಾಂಗ್ರೆಸ್ ನಡುವೆ ಘರ್ಷಣೆ

ಮೈಕಾಡುತುರೈ (ತ.ನಾಡು): ಶುಕ್ರವಾರ ಇಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದ್ದು, ಪಕ್ಷದ ಧ್ವಜಗಳನ್ನು ಹರಿದು ಬೀದಿಗಳಲ್ಲಿ ಎಸೆಯಲಾಯಿತು. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟವನ್ನು ಕಾಂಗ್ರೆಸ್ ತೊರೆದು ಟಿವಿಕೆಗೆ ಬೆಂಬಲ ನೀಡಿದ ಕಾರಣ ಘರ್ಷಣೆ ಭುಗಿಲೆದ್ದಿದೆ.

ರಾಜ್ಯಪಾಲರ ಹುದ್ದೆ ರದ್ದು ಮಾಡಿ: ಕನಿಮೋಳಿ ಆಗ್ರಹ

ಚೆನ್ನೈ: ರಾಜ್ಯಪಾಲರ ಹುದ್ದೆ ಅಗತ್ಯವಿಲ್ಲ ಎಂಬ ಡಿಎಂಕೆಯ ಹಿಂದಿನ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದಾರೆ. ತಮಿಳುನಾಡಿನಲ್ಲಿ ರಾಜ್ಯಪಾಲರು ಸರ್ಕಾರ ರಚನೆಗೆ ಟಿವಿಕೆ ನಾಯಕ ವಿಜಯ್ ಅವರಿಗೆ ಆಹ್ವಾನ ನೀಡುವುದನ್ನು ವಿಳಂಬ ಮಾಡಿದ್ದಕ್ಕೆ ಸುದ್ದಿಗಾರರ ಎದುರು ಪ್ರತಿಕ್ರಿಯೆ ನೀಡಿದ ಕನಿ, 'ರಾಜ್ಯದ ರಾಜಕೀಯ ಹಿತಾಸಕ್ತಿ ಮತ್ತು ರಾಜ್ಯಪಾಲರ ಕಚೇರಿ ನಡುವೆ ಮೊದಲಿನಿಂದಲೂ ತಿಕ್ಕಾಟ ನಡೆದುಕೊಂಡೇ ಬಂದಿದೆ. ರಾಜ್ಯಪಾಲರ ಹುದ್ದೆ ಅಗತ್ಯವಿಲ್ಲ ಎಂಬ ಡಿಎಂಕೆಯ ಹಿಂದಿನ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದರು.


ಕಾಂಗ್ರೆಸ್- ಟಿವಿಕೆ ಮೈತ್ರಿ ಹೆಚ್ಚು ದಿನ ಬಾಳಲ್ಲ: ಮಣಿ

ನವದೆಹಲಿ: ತಮಿಳುನಾಡಿನಲ್ಲಿ ವಿಜಯ್ ಟಿವಿಕೆ ಜತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಕಿಡಿಕಾರಿದ್ದಾರೆ. 'ಕಾಂಗ್ರೆಸ್ ಮತ್ತು ಟಿವಿಕೆ ಮೈತ್ರಿ ಅಪಾಯಕಾರಿ. ಇದು ಅನುಕೂಲಸಿಂಧು ರಾಜಕಾರಣ' ಎಂದಿದ್ದಾರೆ. ಪಿಟಿಐ ಜತೆ ಮಾತನಾಡಿದ ಅಯ್ಯರ್, 'ವಿಜಯ್ ಟಿವಿಕೆ ಬಹುಮತ ಖಚಿಪಡಿಸಿ ಕೊಳ್ಳದೇ ರಾಜಕೀಯ ಮೂರ್ಖತನ ಮಾಡಿದೆ. ಅವರ ಜತೆ ಕಾಂಗ್ರೆಸ್ ಸೇರುವ ಮೂಲಕ ಅನೈತಿಕ ರಾಜಕಾರಣ ನಡೆಸಿದೆ. ಅದೊಂದು ಅತಂತ್ರ ಅಸೆಂಬ್ಲಿ. ನಾವು ಅದರ ಗಾಳಿಯಲ್ಲಿ ನೇತಾಡುತ್ತಿದ್ದೇವೆ' ಎಂದರು.

ಅಸ್ಸಾಂ, ಪ.ಬಂಗಾಳದಲ್ಲೂ ಬಿಜೆಪಿ ಮತಗಳವು: ರಾಗಾ

'ಮೋದಿ ಜನರ ಕೋಪ ಎದುರಿಸಬೇಕಾದೀತು'

ಗುರುಗ್ರಾಮ: 'ಬಿಜೆಪಿ ಮತಕಳ್ಳತನಕ್ಕಾಗಿ ಒಂದು ವ್ಯವಸ್ಥೆಯನ್ನೇ ರೂಪಿಸಿದೆ. ಈ ಹಿಂದೆ ಹರ್ಯಾಣ ಚುನಾವಣೆಯಲ್ಲಿ ಮತಚೋರಿ ನಡೆಸಿದ್ದ ಬಿಜೆಪಿ ಈಗ ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿಯೂ ಅದನ್ನೇ ಮಾಡಿದೆ' ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.



ಹರ್ಯಾಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಈ ಹಿಂದೆ ಹರ್ಯಾಣ,ಮಧ್ಯಪ್ರದೇಶ,ಮಹಾರಾಷ್ಟ್ರ ಚುನಾವಣೆಗಳಲ್ಲಿ ಮತಚೋರಿ ನಡೆಸಿತ್ತು. ಈಗ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಅದೇ ರೀತಿ ಮಾಡಿದೆ. ಅವರು ಚುನಾವಣೆಗಳನ್ನು ಕದಿಯುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ, ಲಕ್ಷಾಂತರ ಹೆಸರುಗಳನ್ನು ಅಳಿಸಿ ಹಾಕುತ್ತಾರೆ. ಲಕ್ಷಾಂತರ ಹೆಸರುಗಳನ್ನು ಸೇರಿಸುತ್ತಾರೆ. ಚುನಾವಣಾ ಆಯೋಗ, ಆಡಳಿತ ಸಂಸ್ಥೆಗಳು ಅವರ ನಿಯಂತ್ರಣದಲ್ಲಿದೆ. ಅವರ ಆಡಳಿತವನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದು ಅವರು ಭಾವಿಸಿದ್ದಾರೆ' ಎಂದು ಹರಿಹಾಯ್ದರು.

'ಮೋದಿ ಮೇಲೆ ಜನರಿಗೆ ಸಾಕಷ್ಟು ಕೋಪವಿದೆ. ಅವರು ಶೀಘ್ರ ಕೋಪವನ್ನು ಎದುರಿಸಬೇಕಾಗುತ್ತದೆ' ಎಂದರು.

ಶಾಲೆಗಾಗಿ 800 ವರ್ಷದ ಶಿವ ದೇವಾಲಯ ಧ್ವಂಸ

ಜನತೆ ಕಿಡಿ | ಮರುನಿರ್ಮಾಣ: ಡೀಸಿ ಭರವಸೆ

ವಾರಂಗಲ್: ಸರ್ಕಾರಿ ಶಾಲೆಯ ನಿರ್ಮಾಣಕ್ಕಾಗಿ ಕಾಕತಿಯ ಕಾಲದ 800 ವರ್ಷ ಪುರಾತನ ಶಿವನ ದೇಗುಲವೊಂದನ್ನು ಇಲ್ಲಿನ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಧ್ವಂಸಗೊಳಿಸಲಾಗಿದೆ. ಇದಕ್ಕೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ದೂರು ದಾಖಲಾಗಿದೆ.




ಈ ಬಗ್ಗೆ ವಕೀಲ ರಾಮರಾವ್ ಇಮ್ಮನೇನಿ ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರದಲ್ಲಿ ದೂರು ದಾಖಲಿಸಿದ್ದಾರೆ. ಪುರಾತತ್ವ ಮತ್ತುದತ್ತಿಇಲಾಖೆಗಳಿಂದಅನುಮೋದನೆ ಪಡೆಯದೆಈ ಯೋಜನೆಗೆಅನುಮತಿಸಿದ ಅಧಿಕಾರಿಗಳ ವಿರುದ್ಧ ತೆಲಂಗಾಣ ಪರಂಪರೆ ಕಾಯ್ದೆ ಅಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ಜಿಲ್ಲಾಧಿಕಾರಿ ಸ್ಪಷ್ಟನೆ: ದೇಗುಲ ಧ್ವಂಸಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಾರಂಗಲ್ ಜಿಲ್ಲಾಧಿಕಾರಿ ಡಾ. ಸತ್ಯ ಶಾರದಾ ಮತ್ತು ನರಸಂಪೇಟೆ ಶಾಸಕ ದೊಂತಿ ಮಾಧವ ರೆಡ್ಡಿ ಪರಿಶೀಲನೆ ನಡೆಸಿದರು. ಬಳಿಕ, 'ಪೊದೆ ತೆರವುಗೊಳಿಸುವಾಗ ಹಳೆಯ ಶಿಥಿಲ ರಚನೆ ಕಂಡುಬಂದಿದ್ದವು ಹಾಗೂ ಅವುಗಳು ಸಂರಕ್ಷಿತ ಸ್ಮಾರಕವೆಂದು ದಾಖಲಾಗಿರಲಿಲ್ಲ. ಅದೇ ಸ್ಥಳದಲ್ಲಿ ದೇವಸ್ಥಾನ ವನ್ನು ಮರುನಿರ್ಮಾಣ ಮಾಡುತ್ತೇವೆ' ಎಂದು ಹೇಳಿದ್ದಾರೆ.

ದಿಲ್ಲಿಯಲ್ಲಿ ಉಗ್ರರ ದಾಳಿ: ಪಾಕ್ ಸಂಚು ಬಹಿರಂಗ

ದೇವಾಲಯ, ಢಾಬಾ, ಸೇನಾ ನೆಲೆಗಳೇ ಗುರಿ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ದೆಹಲಿಯ ಜನನಿಬಿಡ ಪ್ರದೇಶಗಳಾದ ದೇವಸ್ಥಾನ, ಢಾಬಾ ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಿತ್ತು ಎಂದು ಶಂಕಿತ ಉಗ್ರರ ಬಂಧನದೊಂದಿಗೆ ಬೆಳಕಿಗೆ ಬಂದಿದೆ.



ಕಳೆದ 48 ತಾಸುಗಳಲ್ಲಿ ದಿಲ್ಲಿ ಪೊಲೀಸರು ದೆಹಲಿ ಹಾಗೂ ನೆರೆರಾಜ್ಯಗಳಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ 482 ಜನರು ಬಂಧಿತರಾಗಿದ್ದರು. ಈ ಪೈಕಿ 9 ಮಂದಿಯ ವಿಚಾರಣೆ ವೇಳೆ ಭಾರೀ ದಾಳಿ ಯೋಜನೆಯ ಸಂಚು ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯ ಐತಿಹಾಸಿಕ ದೇವಾಲಯ, ದಿನವೂ ಸಾವಿರಾರು ಜನ ಭೇಟಿ ನೀಡುವ ದಿಲ್ಲಿ–ಸೋನಿಪತ್ ಹೆದ್ದಾರಿಯಲ್ಲಿರುವ ಢಾಬಾ, ಹರ್ಯಾಣದಲ್ಲಿರುವ ಹಿಸಾರ್ ಸೇನಾ ಶಿಬಿರ, ಉತ್ತರಪ್ರದೇಶದ ಕೆಲ ಪೊಲೀಸ್ ಠಾಣೆಗಳು ಪಾಕಿಸ್ತಾನದ ಶಹಜಾದ್ ಭಟ್ಟಿ ಸಂಘಟನೆಯ ಗುರಿಯಾಗಿದ್ದವು ಎಂದು ಅವು ಹೇಳಿವೆ.

ಒಬ್ಬ ಆರೋಪಿ ದೆಹಲಿಯ ಐತಿಹಾಸಿಕ ದೇವಾಲಯದ ಸರ್ವೇ ನಡೆಸಿ, ಆ ದೇವಾಲಯದ ಛಾಯಾಚಿತ್ರಗಳನ್ನು ಪಾಕಿಸ್ತಾನ ಮೂಲದ ನಿರ್ವಾಹಕರೊಂದಿಗೆ ಹಂಚಿಕೊಂಡಿದ್ದ ಎಂದು ಗೊತ್ತಾಗಿದೆ.

ಟೆನ್ಷನ್ | ಅವರ ಆರೋಗ್ಯದ ಬಗ್ಗೆ ಮಾಹಿತಿ ಇಲ್ಲ | ಭಾರತದಲ್ಲಿ ಹಂಟು ಆತಂಕ ಸದ್ಯಕ್ಕಿಲ್ಲ: ಸರ್ಕಾರ

ಹಂಟು ವೈರಸ್ ನೌಕೇಲಿ 2 ಭಾರತೀಯರು

ಲಂಡನ್: ಹಂಟು ವೈರಸ್ ಕಾಣಿಸಿಕೊಂಡಿದ್ದ ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿರುವ ಹಡಗಿನಲ್ಲಿ ಇಬ್ಬರು ಭಾರತೀಯರು ಕೂಡ ಇದ್ದಾರೆ ಎಂದು ತಿಳಿದುಬಂದಿದ್ದು, ಅವರ ಆರೋಗ್ಯದ ಬಗ್ಗೆ ಆತಂಕ ಸೃಷ್ಟಿಯಾಗಿದೆ.



150 ಜನರನ್ನು ಹೊತ್ತು ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಆ ಬಳಿಕ ಉಳಿದಿದ್ದವರಲ್ಲಿ 8 ಶಂಕಿತರ ಪೈಕಿ ಐವರಲ್ಲಿ ಹಂಟು ಸೋಂಕು ದೃಢ ಪಟ್ಟಿತ್ತು. ಅತ್ತ ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಪ್ರಾಣವನ್ನೂ ಕಳೆದುಕೊಂಡಿದ್ದರು. ಈಗ ಅವರೆಲ್ಲರ ಜತೆ ಇದ್ದ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಯೇ ಎಂಬುದು ಸ್ಪಷ್ಟವಿಲ್ಲ.

ಮೇ 10ರಂದು ನೌಕೆ ಸ್ಪೇನ್ ತಲುಪಿದ ಬಳಿಕ ಅವರ ಆರೋಗ್ಯಸ್ಥಿತಿಯ ಬಗ್ಗೆ ಖಚಿತ ಮಾಹಿತಿ ದೊರೆಯುವ ಸಂಭವವಿದೆ ಎಂದು ಹೇಳಲಾಗಿದೆ.

ಭಾರತಕ್ಕೆ ಸದ್ಯಕ್ಕಿಲ್ಲ ಅಪಾಯ: ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ರಾಷ್ಟ್ರೀಯ ನರವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ನವೀನ್ ಕುಮಾರ್ ಅವರು, ಹಂಟು ವೈರಸ್ ಬಗ್ಗೆ ಭಾರತೀಯರು ಸದ್ಯಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇಲಿಯಂತಹ ದಂಶಕಗಳ ತ್ಯಾಜ್ಯಗಳೊಂದಿಗೆ ಸಂಪರ್ಕಕ್ಕೆ ಬಂದವರಲ್ಲಷ್ಟೇ ಕಾಣಿಸಿಕೊಳ್ಳುವ ಈ ಸೋಂಕು ಕೊರೋನಾ ರೀತಿ ಜನರಿಂದ ಜನರಿಗೆ ಹರಡುವುದಿಲ್ಲವಾದ ಕಾರಣ ಆತಂಕದ ಅಗತ್ಯವಿಲ್ಲ ಎಂದು ಅವರು ಅಭಯ ನೀಡಿದ್ದಾರೆ.

ಆದರೆ ಇದ್ಯಾವುದೇ ಹೊಸ ಪಿಡುಗಿನ ಆರಂಭ ಅಲ್ಲ. ಕೊರೋನಾದಷ್ಟು ತೀವ್ರ ಅಲ್ಲ ಎಂದು ಡಬ್ಲ್ಯುಎಚ್‌ಒ ಕೂಡ ಹೇಳಿದೆ.


ಏನಿದು ವೈರಸ್? ಹೇಗೆ ಹರಡುತ್ತದೆ?

ಹಂಟು ವೈರಸ್ ಸಾಮಾನ್ಯವಾಗಿ ಇಲಿ, ಹೆಗ್ಗಣ ಮತ್ತು ಇತರ ದಂಶಕಗಳಲ್ಲಿ ಕಂಡುಬರುತ್ತದೆ. ಮನುಷ್ಯರಿಗೆ ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಮೈಕೈ ನೋವು, ಜೀರ್ಣಕೋಶದ ಸಮಸ್ಯೆ, ನಂತರ ತೀವ್ರ ಉಸಿರಾಟದ ಸಮಸ್ಯೆ ಉಂಟುಮಾಡುತ್ತದೆ. ಅಲ್ಲದೆ, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಗಿನ ಹಡಗಿನಲ್ಲಿ ಕಂಡುಬಂದಿರುವುದು ಆ್ಯಂಡಿಸ್ ತಳಿ ಎಂದು ಡಬ್ಲ್ಯುಎಚ್‌ಒ ದೃಢಪಡಿಸಿದೆ. ಇದು ದಕ್ಷಿಣ ಅಮೆರಿಕ ಪ್ರದೇಶದಲ್ಲಿ ಕಂಡುಬರುತ್ತದೆ.

ಏರಿಕೆ ಬಿಸಿ | ಯುದ್ಧದ ಕಾರಣ ಕಚ್ಚಾತೈಲ ಬೆಲೆ ಗಗನಕ್ಕೆ | ಹೀಗಾಗಿ ಮೇ 15ರೊಳಗೆ ದರ ಹೆಚ್ಚಳ ಸಂಭವ

ಶೀಘ್ರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ?

ನವದೆಹಲಿ: ಮಧ್ಯಪ್ರಾಚ್ಯ ಯುದ್ಧವು ಉತ್ತುಂಗದಲ್ಲಿದಾಗ ಏರದಿದ್ದ ಪೆಟ್ರೋಲ್, ಡೀಸೆಲ್ ಬೆಲೆಯು ಮೇ 15ರ ಒಳಗೆ ಹೆಚ್ಚಳವಾಗಲಿದೆ ಎಂದು ವರದಿಯಾಗಿದೆ.



ಜಾಗತಿಕ ಇಂಧನ ಬೆಲೆ ಏರಿಕೆಯಿಂದಾಗಿ ತೈಲಕಂಪನಿಗಳು ಪ್ರತಿ ತಿಂಗಳು 30,000 ಕೋಟಿ ರು.ನಷ್ಟು ನಷ್ಟ ಎದುರಿಸುತ್ತಿರುವ ಕಾರಣ ಈ ಹೆಜ್ಜೆ ಇಡಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ಎಷ್ಟು ಏರಿಕೆಯಾಗಲಿದೆ ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ.

ಬ್ಯಾರಲ್‌ಗೆ 70 ಡಾಲರ್ ಇದ್ದ ತೈಲ ಬೆಲೆಯು ಯುದ್ಧದಿಂದಾಗಿ 126 ಡಾಲರ್ ಆಗಿರುವ ಹೊರತಾಗಿಯೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ ಮಾಡದೆ, ನಷ್ಟವನ್ನು ಕೈಯ್ಯಿಂದ ಭರಿಸುವಂತೆ ತೈಲ ಕಂಪನಿಗಳಿಗೆ ಸೂಚಿಸಲಾಗಿತ್ತು.

ತೈಲ ಕಂಪನಿಗಳಿಗೆ ₹30,000 ಕೋಟಿ ನಷ್ಟ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ದೇಶದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಮಾರ್ಚ್ ಮಧ್ಯಾವಧಿಯಿಂದ 30 ಸಾವಿರ ಕೋಟಿ ರು.ನಷ್ಟು ಭಾರೀ ನಷ್ಟ ಸಂಭವಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಏರಿಕೆಯಾಗಿದ್ದರೂ ಸರ್ಕಾರಿ ಸ್ವಾಮ್ಯದ ಕಂಪನಿಗಳು ಇಂಧನ ಮತ್ತು ಎಲ್‌ಪಿಜಿ ದರವನ್ನು ಮಾರುಕಟ್ಟೆಗಿಂತ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ನಷ್ಟ ಸಂಭವಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (ಎಚ್‌ಪಿಸಿಎಲ್) ಸಂಸ್ಥೆಗಳು ಸಂಘರ್ಷದ ನಡುವೆಯೂ ತೈಲ, ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಂಡಿವೆ. ಉತ್ಪಾದನಾ ವೆಚ್ಚ ಶೇ.50ರಷ್ಟು ಹೆಚ್ಚಳವಾಗಿದ್ದರೂ ಕಂಪನಿಗಳು ಗ್ಯಾಸ್ ಮತ್ತು ಡೀಸೆಲ್, ಪೆಟ್ರೋಲ್ ದರ ಏರಿಸಿಲ್ಲ. ಪ್ರತಿ ಲೀಟರ್ ಪೆಟ್ರೋಲ್‌ಗೆ 24 ರು. ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ ತಲಾ 30 ರು.ನಷ್ಟು ನಷ್ಟ ಮಾಡಿಕೊಂಡು ಮಾರಾಟ ಮಾಡಿವೆ. ಇದರಿಂದಾಗಿ ತೈಲ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರದ ಮೇಲಿನ ಅಬಕಾರಿ ಸುಂಕವನ್ನು 10 ರು. ನಷ್ಟು ಕಡಿತ ಮಾಡದಿದ್ದರೆ ಈ ನಷ್ಟ 62,500 ಕೋಟಿ ರು. ತಲುಪುತ್ತಿತ್ತು ಎಂದು ಹೇಳಲಾಗಿದೆ.

ಐಪಿಎಲ್-2026 ಅಂಕಪಟ್ಟಿ

ತಂಡಗಳು	ಪಂದ್ಯ	ಗೆಲುವು	ಸೋಲು	ರದ್ದು	ನೆಟ್ ರನ್‌ರೇಟ್	ಅಂಕ
ಹೈದ್ರಾಬಾದ್	11	07	04	00	+0.737	14
ಪಂಜಾಬ್	10	06	03	01	+0.571	13
ಆರ್‌ಸಿಬಿ	10	06	04	00	+1.234	12
ರಾಜಸ್ಥಾನ	10	06	04	00	+0.510	12
ಗುಜರಾತ್	10	06	04	00	- 0.147	12
ಚೆನ್ನೈ	10	05	05	00	+0.151	10
ಕೋಲ್ಕತಾ	10	04	05	01	- 0.169	09
ಡೆಲ್ಲಿ	11	04	07	00	- 1.154	08
ಮುಂಬೈ	10	03	07	00	- 0.649	06
ಲಖನೌ	10	03	07	00	- 0.934	06

ಸುದ್ದಿ ಸಿಂಚನ

ರನ್ ಮಳೆಯಲ್ಲಿ ಜಾರಿಬಿದ್ದ ಚಾಂಪಿಯನ್ ಆರ್‌ಸಿಬಿ

ಲಖನೌ: ಮಳೆಬಾಧಿತ ಗುರುವಾರದ ಪಂದ್ಯದಲ್ಲಿ ಲಖನೌ ವಿರುದ್ಧ ಆರ್‌ಸಿಬಿ 9 ರನ್ ಅಂತರದಲ್ಲಿ ಪರಾಭವಗೊಂಡಿದೆ. ಇದರೊಂದಿಗೆ ಲಖನೌ ತಂಡದ



(10ರಲ್ಲಿ 3 ಜಯ) ಪ್ಲೇ-ಆಫ್ ಕನಸು ಜೀವಂತವಾಗಿ ಉಳಿದಿದ್ದು, ಆರ್‌ಸಿಬಿ ಸತತ 2ನೇ ಸೋಲು ಕಂಡಿದೆ. ತಂಡ 10 ಪಂದ್ಯಗಳಲ್ಲಿ 12 ಅಂಕದೊಂದಿಗೆ ಪಟ್ಟಿಯಲ್ಲಿ 3ನೇ ಸ್ಥಾನದಲ್ಲೇ ಬಾಕಿಯಾಗಿದೆ. ಲಖನೌ ಇನ್ನಿಂಗ್ಸ್ ವೇಳೆ 3 ಬಾರಿ ಮಳೆ ಅಡ್ಡಿಪಡಿಸಿತು. ಹೀಗಾಗಿ ಪಂದ್ಯವನ್ನು ತಲಾ 19 ಓವರ್‌ಗೆ ಇಳಿಸಲಾ ಯಿತು. ಲಖನೌ 3 ವಿಕೆಟ್ ನಷ್ಟದಲ್ಲಿ 209 ರನ್ ಕಲೆ ಹಾಕಿತು. ಮಿಚೆಲ್ ಮಾರ್ಷ್ 56 ಎಸೆತಕ್ಕೆ 111 ರನ್ ಸಿಡಿಸಿದರೆ, ನಿಕೋಲಸ್ ಪೂರನ್ 38, ರಿಷಭ್ ಪಂತ್ 10 ಎಸೆತಕ್ಕೆ ಔಟಾಗದೆ 32 ರನ್ ಬಾರಿಸಿದರು. ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಆರ್‌ಸಿಬಿಗೆ 213 ರನ್ ಗುರಿ ಲಭಿಸಿತು. ಬೆಥೆಲ್(4), ಕೊಹ್ಲಿ(0) ವಿಕೆಟ್ ಬೇಗನೇ ಕಳೆದುಕೊಂಡರೂ ನಾಯಕ ರಜತ್(31 ಎಸೆ ತಕ್ಕೆ 61), ದೇವದತ್ ಪಡಿಕ್ಕಲ್(34) ತಂಡಕ್ಕೆ ಆಸರೆಯಾದರು. 11ನೇ ಓವರ್‌ನಲ್ಲಿ ಇವರಿಬ್ಬರೂ ಔಟಾದರು. ಬಳಿಕ ಟಿಮ್ ಡೇವಿಡ್ 17 ಎಸೆತಕ್ಕೆ 40 ರನ್ ಗಳಿಸಿ ನಿರ್ಗಮಿಸಿದರು. ಕೃನಾಲ್(16 ಎಸೆತಕ್ಕೆ ಔಟಾಗದೆ 28), ಶೆಫರ್ಡ್(15 ಎಸೆತಕ್ಕೆ ಔಟಾಗದೆ 23) ತಂಡವನ್ನು ಗೆಲ್ಲಿಸಲು ವಿಫಲರಾದರು. 12 ಎಸೆತಕ್ಕೆ 33, ಕೊನೆ ಓವರ್‌ಗೆ 20 ರನ್ ಬೇಕಿದ್ದಾಗ ಆರ್‌ಸಿಬಿ ಸೋತಿತು.

ಸ್ಕೋರ್: ಲಖನೌ 19 ಓವರಲ್ಲಿ 209/3 (ಮಾರ್ಷ್ 111, ಪೂರನ್ 38, ಕೃನಾಲ್ 1-31), ಆರ್‌ಸಿಬಿ 19 ಓವರಲ್ಲಿ 203/6 (ರಜತ್ 61, ಡೇವಿಡ್ 40, ಪ್ರಿನ್ಸ್ 3-33)
ಪಂದ್ಯಶ್ರೇಷ್ಠ: ಮಿಚೆಲ್ ಮಾರ್ಷ್

ಐಪಿಎಲ್ ವೇಳೆ ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ!

ಹೋಟೆಲ್, ಬಸ್, ಡಗೌಟ್‌ಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿರ್ಬಂಧ
10 ಫ್ರಾಂಚೈಸಿಗೆ ಮಾರ್ಗಸೂಚಿ ನೀಡಿದ ಐಪಿಎಲ್ ಆಡಳಿತ ಮಂಡಳಿ

ನವದೆಹಲಿ: ಐಪಿಎಲ್ ವೇಳೆ ಸಂಭಾವ್ಯ ಹನಿಟ್ರ್ಯಾಪ್, ಭದ್ರತಾ ಅಪಾಯ ಹಾಗೂ ಕಾನೂನು ಸಂಕಷ್ಟದ ಬಗ್ಗೆ ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ ನೀಡಿದೆ. ಈ ಕುರಿತು ಎಲ್ಲಾ 10 ಫ್ರಾಂಚೈಸಿಗಳಿಗೆ ಮಾರ್ಗಸೂಚಿಯನ್ನು ನೀಡಲಾಗಿದ್ದು, ಅನಧಿಕೃತ ವ್ಯಕ್ತಿಗಳ ಪ್ರವೇಶ ಕುರಿತು ಎಚ್ಚರಿಕೆ ಪಾಲಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದೆ.

ಪಂದ್ಯಗಳ ವೇಳೆ ಡಗೌಟ್, ಹೋಟೆಲ್ ರೂಮ್, ತಂಡದ ಬಸ್ ಸೇರಿ ಹಲವೆಡೆ ಆಟಗಾರರ ಜೊತೆ ಕೆಲ ಅನಧಿಕೃತ ವ್ಯಕ್ತಿಗಳು ಕಾಣಿಸಿಕೊಂಡಿದ್ದನ್ನು ಬಿಸಿಸಿಐ ಗಂಭೀರವಾಗಿ ತೆಗೆದುಕೊಂಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ತಂಡಗಳಿಗೆ ಪತ್ರ ಬರೆದಿದ್ದಾರೆ. 'ಈ ಬಾರಿ ಐಪಿಎಲ್ ವೇಳೆ ಆಟಗಾರರು, ಸಹಾಯಕ ಸಿಬ್ಬಂದಿ ಹಾಗೂ ತಂಡದ ಅಧಿಕೃತರಿಂದ ನಿಯಮ ಉಲ್ಲಂಘನೆ, ಸ್ವೀಕಾರಾರ್ಹವಲ್ಲದ ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಇದನ್ನು ಹಾಗೇ ಬಿಟ್ಟರೆ ಐಪಿಎಲ್ ಹಾಗೂ ಬಿಸಿಸಿಐ ಖ್ಯಾತಿಗೆ ದಕ್ಕೆ ಉಂಟುಮಾಡಬಹುದು. ಭವಿಷ್ಯದಲ್ಲಿ ಗಂಭೀರ ಸ್ವರೂಪದ ಕಾನೂನು ಸಮಸ್ಯೆ ಹಾಗೂ ಭದ್ರತಾ ಅಪಾಯ ತಂದೊಡ್ಡಬಹುದು' ಎಂದು ಎಚ್ಚರಿಸಿದ್ದಾರೆ.



ಯಾವುದಕ್ಕೆ ನಿರ್ಬಂಧ?

1 ಹೋಟೆಲ್ ರೂಮ್‌ಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ
2 ಪಂದ್ಯದ ವೇಳೆ ಆಟಗಾರರ ಜೊತೆ ಮಾಲಿಕರ ಭೇಟಿ
3 ಪಂದ್ಯ ನಡೆಯುವ ಸ್ಥಳದಲ್ಲಿ ವೇಪಿಂಗ್
4 ಅನುಮತಿ ಇಲ್ಲದೆ ಹೋಟೆಲ್‌ನಿಂದ ಹೊರಬರುವುದು.

'ಕೆಲ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯು ತಂಡದ ಮ್ಯಾನೇಜರ್‌ಗೆ ತಿಳಿಸದೆ ಅಥವಾ ಅನುಮೋದನೆ ಪಡೆಯದೆ ಅನಧಿಕೃತ ವ್ಯಕ್ತಿಗಳನ್ನು ತಮ್ಮ ಹೋಟೆಲ್ ಕೋಣೆಗೆ ಕರೆಸಿಕೊಂಡಿರುವುದು ಗಮನಕ್ಕೆ ಬಂದಿದೆ. ಇಂತಹ ನಡವಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು. ಮ್ಯಾನೇಜರ್‌ರಿಂದ ಅನುಮತಿ ಇಲ್ಲದೆ ಅನಧಿಕೃತ ವ್ಯಕ್ತಿಗಳು, ಅತಿಥಿಗಳನ್ನು ತಮ್ಮ ಹೋಟೆಲ್ ಕೋಣೆಗಳಿಗೆ ಆಹ್ವಾನಿಸಬಾರದು. ಉನ್ನತ ಮಟ್ಟದ ಕ್ರೀಡಾ ವಾತಾವರಣದಲ್ಲಿ ಹನಿಟ್ರ್ಯಾಪ್ ಅಪಾಯಗಳ ಬಗ್ಗೆ ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳ ಗಮನ ಸೆಳೆಯುತ್ತದೆ. ಇಂತಹ ಘಟನೆಗಳು ಗಂಭೀರ ಕಾನೂನು ಉಲ್ಲಂಘನೆಗೆ ಕಾರಣವಾಗುತ್ತದೆ. ಹೀಗಾಗಿ ಫ್ರಾಂಚೈಸಿಗಳು ಎಲ್ಲಾ ಸಮಯದಲ್ಲೂ ಜಾಗರೂಕರಾಗಿರಬೇಕು' ಎಂದು ಸೈಕಿಯಾ ಅವರು ಸೂಚನೆ ನೀಡಿದ್ದಾರೆ.

ಮಾಲೀಕರಿಗೂ ನಿರ್ಬಂಧ: ಇನ್ನು, ಪಂದ್ಯದ ವೇಳೆ ಡಗೌಟ್, ರೂಮ್ ಅಥವಾ ಮೈದಾನದ ಬಳಿಕ ಆಟಗಾರರ ಜೊತೆ ತಂಡಗಳ ಮಾಲಿಕರ ಸಂಭಾಷನೆ, ಆಲಿಂಘನ ಕೂಡಾ ನಿಷೇಧಿಸಲಾಗಿದೆ. ' ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ಪಂದ್ಯದ ಸಂದರ್ಭಗಳಲ್ಲಿ ಆಟಗಾರರೊಂದಿಗೆ ಸಂವಹನ ನಡೆಸಲು, ಸಮೀಪಿಸಲು, ತಬ್ಬಿಕೊಳ್ಳಲು ಪ್ರಯತ್ನಿಸುವ ನಿದರ್ಶನ ಗಮನಿಸಲಾಗಿದೆ. ಅಂತಹ ನಡವಳಿಕೆಯು ಸದುದ್ದೇಶದಿಂದ ಕೂಡಿದ್ದರೂ, ಅದು ಬಿಸಿಸಿಐ ಶಿಷ್ಟಾಚಾರದ ಉಲ್ಲಂಘನೆಯಾಗಿರುತ್ತದೆ' ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಹಾರ-ಜಾರ್ಖಂಡ್ ವಲಯದ ಗರಿಷ್ಠ ತೆರಿಗೆ ಪಾವತಿದಾರ ಧೋನಿ!

ನವದೆಹಲಿ: ತಾರಾ ಕ್ರಿಕೆಟಿಗ ಎಂ.ಎಸ್. ಧೋನಿ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.



ಗುರುವಾರವ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ (ಬಿಹಾರ- ಜಾರ್ಖಂಡ್) ಡಾ. ಡಿ.ಸುಧಾಕರ್ ರಾವ್ ಅವರು ಈ ರಾಜ್ಯಗಳಲ್ಲಿ ಕಳೆದ ವರ್ಷ 20000 ಕೋಟಿ ರು. ಆದಾಯ ತೆರಿಗೆ ಸಂಗ್ರಹಿಸಲಾಗಿದೆ ಎಂದು ಅಂಕಿ ಅಂಶ ನೀಡಿದ್ದರು. ವೈಯಕ್ತಿಕ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ ಧೋನಿ ಮೊದಲ ಸ್ಥಾನದಲ್ಲಿದ್ದಾರೆ ಎಂದಿದ್ದಾರೆ. ವರದಿಗಳ ಪ್ರಕಾರ, ಧೋನಿ ಬರೋಬ್ಬರಿ 40 ಕೋಟಿ ರು. ತೆರಿಗೆ ಪಾವತಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಮಹಿಳಾ ಅಂ-17 ಏಷ್ಯನ್ ಕಪ್ ಫುಟ್ಬಾಲ್: ಭಾರತ ಕ್ವಾರ್ಟರ್‌ಗೆ

2005ರ ಬಳಿಕ ಮೊದಲ ಗೋಲು, ಮೊದಲ ಜಯ!

ಸೂಝೊ(ಚೀನಾ): ಎಎಫ್‌ಸಿ ಅಂಡರ್-17 ಮಹಿಳಾ ಏಷ್ಯನ್ ಕಪ್‌ನಲ್ಲಿ ಮೊದಲ ಬಾರಿ ಭಾರತ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಹೊಸ ಇತಿಹಾಸ ಬರೆದಿದೆ. ಶುಕ್ರವಾರ ಭಾರತ ತಂಡ ಲೆಬನಾನ್ ವಿರುದ್ಧ 'ಬಿ' ಗುಂಪಿನ ಪಂದ್ಯದಲ್ಲಿ ಲೆಬನಾನ್ ವಿರುದ್ಧ 4-0 ಅಂತರದಲ್ಲಿ ಜಯಗಳಿಸಿತು. ಇದರೊಂದಿಗೆ 3 ಅಂಕ ಪಡೆದ ಭಾರತ, 3ನೇ ಸ್ಥಾನಿಯಾಗಿ ನಾಕೌಟ್ ತಲುಪಿತು. ಇದು 2005ರ ಬಳಿಕ ಭಾರತವು ಟೂರ್ನಿಯಲ್ಲಿ ಗಳಿಸಿದ ಮೊದಲ ಗೋಲು ಮತ್ತು ಮೊದಲ ಗೆಲುವು. ಅಲ್ಲದೆ, ಟೂರ್ನಿಯಲ್ಲಿ ಮೊದಲ ಬಾರಿ ನಾಕೌಟ್ ಪ್ರವೇಶಿಸಿದ ಸಾಧನೆಯನ್ನೂ ಮಾಡಿತು. ಭಾರತ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದರೆ ಅಂಡರ್-17 ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ.

ಆ್ಯಲೆನ್ ಶತಕಕ್ಕೆ ನಡುಗಿದ ಡೆಲ್ಲಿ


ಕೆಕೆಆರ್‌ಗೆ ಸತತ ನಾಲ್ಕು ಜಯ | ಡೆಲ್ಲಿಗೆ 7ನೇ ಸೋಲಿನ ಶಾಕ್
ಡೆಲ್ಲಿ 142/4 | ಆ್ಯಲೆನ್ 100*, 14.2 ಓವರಲ್ಲಿ ಗೆದ್ದ ಕೆಕೆಆರ್

ನವದೆಹಲಿ: ಆರಂಭಿಕ 6 ಪಂದ್ಯಗಳಲ್ಲಿ ಗೆಲುವಿನಿಂದ ವಂಚಿತವಾಗಿದ್ದ ಕೋಲ್ಕತಾ, ಈಗ ಸತತ 4ನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದೆ. ಶುಕ್ರವಾರ ಡೆಲ್ಲಿ ವಿರುದ್ಧ 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ್ದು, 10 ಪಂದ್ಯಗಳಲ್ಲಿ 9 ಅಂಕ ಸಂಪಾದಿಸಿದೆ. 11ರಲ್ಲಿ 7ನೇ ಸೋಲು ಕಂಡಿರುವ ಡೆಲ್ಲಿ 8 ಅಂಕ ಹೊಂದಿದ್ದು, ಉಳಿದ 3ರಲ್ಲಿ ಗೆದ್ದರೂ ಪ್ಲೇ-ಆಫ್‌ಗೇರುವುದು ಕಷ್ಟ.

ಮೊದಲು ಬ್ಯಾಟ್ ಮಾಡಿದ ಡೆಲ್ಲಿ 8 ವಿಕೆಟ್ ನಷ್ಟದಲ್ಲಿ 142 ರನ್ ಗಳಿಸಿತು. ಪಥುಮ್ ನಿಸ್ಸಾಂಕ(50) ಹಾಗೂ ಅಶುತೋಷ್ ಶರ್ಮಾ(39) ಹೊರತುಪಡಿಸಿ ಇತರ ಬ್ಯಾಟರ್ಸ್ ವಿಫಲರಾದರು. ಕೆ.ಎಲ್.ರಾಹುಲ್ 23 ರನ್ ಕೊಡುಗೆ ನೀಡಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೋಲ್ಕತಾ 14.2 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟದಲ್ಲೇ ಗೆಲುವಿನ ದಡ ಸೇರಿತು. ಅಜಿಂಕ್ಯ ರಹಾನೆ(13), ರಘುವಂಶಿ(1) ಬೇಗನೇ ಔಟಾದರೂ, 3ನೇ ವಿಕೆಟ್‌ಗೆ ಜೊತೆಯಾದ ಫಿನ್ ಆ್ಯಲೆನ್-ಕ್ಯಾಮರೂನ್ ಗ್ರೀನ್ ತಂಡವನ್ನು ಗೆಲ್ಲಿಸಿದರು. ಆ್ಯಲೆನ್ 47 ಎಸೆತಕ್ಕೆ ಔಟಾಗದೆ 100 ರನ್ ಸಿಡಿಸಿದರೆ, ಗ್ರೀನ್ 33 ರನ್ ಕೊಡುಗೆ ನೀಡಿದರು.

ಸ್ಕೋರ್: ಡೆಲ್ಲಿ 20 ಓವರಲ್ಲಿ 142/8 (ನಿಸ್ಸಾಂಕ 50, ಅಶುತೋಷ್ 39, ರಾಹುಲ್ 23, ಕಾರ್ತಿಕ್ 2-25), ಕೆಕೆಆರ್ 14.2 ಓವರಲ್ಲಿ 147/2 (ಆ್ಯಲೆನ್ ಔಟಾಗದೆ 100, ಗ್ರೀನ್ ಔಟಾಗದೆ 33, ಅಕ್ಷರ್ 1-27) **ಪಂದ್ಯಶ್ರೇಷ್ಠ: ಫಿನ್ ಆ್ಯಲೆನ್**



ಐಪಿಎಲ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಆ್ಯಲೆನ್

ತವರಿನಲ್ಲೇ 5 ಸೋಲು!

ಡೆಲ್ಲಿ ತನ್ನ ತವರು ಕ್ರೀಡಾಂಗಣದಲ್ಲೇ ಸತತ 5ನೇ ಸೋಲು ಅನುಭವಿಸಿದೆ. ಇಲ್ಲಿ ಈ ವರ್ಷ ತನ್ನ ಆರಂಭಿಕ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿ ಗೆದ್ದಿತ್ತು. ಬಳಿಕ ಗುಜರಾತ್, ಪಂಜಾಬ್, ಆರ್‌ಸಿಬಿ, ಚೆನ್ನೈ, ಕೆಕೆಆರ್ ವಿರುದ್ಧ ಸೋತಿದೆ.

ಗುಜರಾತ್ ಚಾಲೆಂಜ್ ಗೆಲ್ಲುತ್ತಾ ರಾಜಸ್ಥಾನ?

ಜೈಪುರ: ಈ ಬಾರಿ ಐಪಿಎಲ್‌ನ ಪ್ಲೇ-ಆಫ್ ರೇಸ್ ರೋಚಕತೆ ದಿನಗಳೆದಂತೆ ಹೆಚ್ಚಾಗುತ್ತಿದ್ದು, ರೇಸ್‌ನಲ್ಲಿ ಮುಂಚೂಣಿಯಲ್ಲಿ 2 ತಂಡಗಳಾದ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ಶನಿವಾರ ಪರಸ್ಪರ ಸೆಣಸಾಡಲಿವೆ. ಪ್ಲೇ-ಆಫ್ ಸ್ಥಾನ ಭದ್ರಪಡಿಸಲು 2 ತಂಡಗಳು ಹೋರಾಟ ನಡೆಸಲಿವೆ. ಉಭಯ ತಂಡಗಳು ತಲಾ 10 ಪಂದ್ಯಗಳನ್ನಾಡಿದ್ದು, ತಲಾ 12 ಅಂಕ ಹೊಂದಿವೆ. ನೆಟ್ ರನ್ ರೇಟ್ ಆಧಾರದಲ್ಲಿ ರಾಜಸ್ಥಾನ 4ನೇ ಸ್ಥಾನದಲ್ಲಿದ್ದರೆ, ಗುಜರಾತ್ 5ನೇ ಸ್ಥಾನದಲ್ಲಿದೆ. ರಾಯಲ್ಸ್ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಈಗ ಅಸ್ಥಿರ ಆಟವಾಡುತ್ತಿದೆ. ಕಳೆದ 6 ಪಂದ್ಯಗಳ ಪೈಕಿ 4ರಲ್ಲಿ ಸೋತಿದೆ. ಅತ್ತ, ಗುಜರಾತ್ ಕೊನೆ 3 ಪಂದ್ಯದಲ್ಲೂ ಗೆದ್ದಿದ್ದು, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ.

ಪಂದ್ಯ ಆರಂಭ: ಸಂಜೆ 7.30ಕ್ಕೆ

ತುಮಕೂರು ಓಪನ್: ವೈದೇಹಿ, ಝೀಲ್ ಸೆಮಿಗೆ

ಡಬಲ್ಸ್‌ನಲ್ಲಿ ವೈದೇಹಿ-ಪೋಲೆಂಡ್‌ನ ಜುಜಾನ್ನ ಜೋಡಿ ಫೈನಲ್‌ಗೆ ಪ್ರವೇಶ

ತುಮಕೂರು: ತುಮಕೂರು ಓಪನ್ ಮಹಿಳಾ ಟೆನಿಸ್ ಟೂರ್ನಿಯಲ್ಲಿ ಭಾರತದ ವೈದೇಹಿ ಚೌಧರಿ ಮತ್ತು ಝೀಲ್ ದೇಸಾಯಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಶುಕ್ರವಾರ 3ನೇ ಶ್ರೇಯಾಂಕಿತ ವೈದೇಹಿ 6ನೇ ಶ್ರೇಯಾಂಕಿತೆ, ರಷ್ಯಾದ ಎಕಟೆರಿನಾ ಯಾಶಿನಾ ವಿರುದ್ಧ 6-4, 6-7(5), 7-5 ಸೆಟ್‌ಗಳಿಂದ ಜಯಗಳಿಸಿದರು. 4ನೇ ಶ್ರೇಯಾಂಕದ ಆಟಗಾರ್ತಿ ಝೀಲ್ ಅವರು ರಷ್ಯಾದ ಅರಿನಾ ಅರಿಫುಲ್ಲಿನಾ ವಿರುದ್ಧ 4-6, 6-3, 7-5 ಅಂತರದಲ್ಲಿ ಗೆದ್ದು ಸೆಮೀಸ್ ತಲುಪಿದರು. ಡಬಲ್ಸ್‌ನಲ್ಲಿ ವೈದೇಹಿ-ಪೋಲೆಂಡ್‌ನ ಜುಜಾನ್ನ ಜೋಡಿ ಭಾರತದ ಆಕಾಂಕ್ಷ ದಿಲೀಪ್-ಜಪಾನ್‌ನ ಮಿಚಿಕಾ ಒಜೆಕಿ ವಿರುದ್ಧ 6-1, 6-2ರಲ್ಲಿ ಗೆದ್ದು ಫೈನಲ್ ಪ್ರವೇಶಿಸಿತು.



ಸೆಮಿಫೈನಲ್ ಪ್ರವೇಶಿಸಿದ ಝೀಲ್ ದೇಸಾಯಿ

ತಿಕೋಟಾದಲ್ಲಿಗ ಕ್ಯಾಲಿಫೋರ್ನಿಯಾದ ದ್ರಾಕ್ಷಿ

ವಿಜಯಪುರದಲ್ಲಿ ಔರಾ–36 ದ್ರಾಕ್ಷಿ ಫುಲ್ ಹವಾ | ಹೆಚ್ಚಿನ ರಾಸಾಯನಿಕ ಬಳಸದೆಯೇ ಅಧಿಕ ಇಳುವರಿ


• **ಶಶಿಕಾಂತ ಮೆಂಡೆಗಾರ**
ಕನ್ನಡಪ್ರಭ ವಾರ್ತೆ ವಿಜಯಪುರ

ಈ ಭೂಮಿಗೆ ನೀವು ಬೊಗಸೆ ನೀರು ಕೊಟ್ಟರೆ ಸಾಕು, ಇದು ಅಮೆರಿಕದ ಕ್ಯಾಲಿಫೋರ್ನಿಯಾವನ್ನೇ ಮೀರಿಸುತ್ತದೆ ಎಂದು ನಡೆದಾಡುವ ದೇವರು, ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದ್ದ ಮಾತು ಇನ್ನೂ ಎಲ್ಲರ ಕಿವಿಯಲ್ಲಿ ಗುನುಗುತ್ತಿದೆ. ಶ್ರೀಗಳು ಹೇಳಿದ್ದ ಮಾತನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಎಂ.ಬಿ.ಪಾಟೀಲರು ಆ ಕಾಯಕಕ್ಕೆ ನೀರೆರೆದರು. ಈ ಹಿನ್ನೆಲೆ ಇದೀಗ ಕ್ಯಾಲಿಫೋರ್ನಿಯಾದಲ್ಲಿ ಬೆಳೆಯುವ ಬಹುಪ್ರಸಿದ್ಧ ಓರಾ-36 ತಳಿಯ ದ್ರಾಕ್ಷಿಯನ್ನೇ ವಿಜಯಪುರ ಜಿಲ್ಲೆಯಲ್ಲಿ ಬೆಳೆದು ರೈತರುಸೈ ಎನಿಸಿಕೊಂಡಿದ್ದಾರೆ. ಕ್ಯಾಲಿಫೋರ್ನಿಯಾದ ಔರಾ-36 ತಳಿಯ ಕಂದು ಬಣ್ಣದ ದ್ರಾಕ್ಷಿ ರೈತರನ್ನು ಇಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ.

ಏನಿದು ಔರಾ-36 ದ್ರಾಕ್ಷಿ?: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅತಿಹೆಚ್ಚು ಬೆಳೆಯಲಾಗುವ ಈ ಔರಾ-36 ದ್ರಾಕ್ಷಿ ನೋಡಲು ಕಂದು ಬಣ್ಣದ್ದಾಗಿದೆ. ಹೆಚ್ಚು ರಾಸಾಯನಿಕ ಬಳಸದೆಯೇ ಅಧಿಕ ಇಳುವರಿ ಕೊಡುತ್ತದೆ. ನೋಡಲು ಆಕರ್ಷಕವಾಗಿರುವ ಈ ದ್ರಾಕ್ಷಿ ತಿನ್ನಲು ಸಹ ಅಷ್ಟೇ ರುಚಿಕರ. ಇದು ಕ್ಯಾಲಿಫೋರ್ನಿಯಾದ ಗ್ರಾಫಾ ಗ್ಲೋಬಲ್ ಕಂಪನಿಯ ಪೇಟೆಂಟ್‌ನ ವೆರೈಟಿಯಾಗಿದ್ದು, ಇದನ್ನು ನಾಸಿಕನ ಸಹ್ಯಾದ್ರಿ ಫಾರ್ಮರ್ಸ್ (ಎಫ್‌ಪಿಒ) ನವರು ವಿಸ್ತರಣೆ ಮಾಡಲು ಅನುಮತಿ ಪಡೆದಿದ್ದಾರೆ. ಅಲ್ಲಿಂದ ತಿಕೋಟಾಗೆ ಕಾಲಿಟ್ಟಿರುವ ಈ ದ್ರಾಕ್ಷಿ ಇದೀಗ ಜಿಲ್ಲೆಯಲ್ಲಿ ತನ್ನದೆಯಾದ ಬೇಡಿಕೆ ಹೊಂದಿದೆ.

ಇದು ರಾಸಾಯನಿಕವೋ ಅಥವಾ ಸಾವಯವವೋ?: ಮಹಾರಾಷ್ಟ್ರದ ನಾಸಿಕನ ಸಹ್ಯಾದ್ರಿ ಫಾರ್ಮರ್ಸ್‌ನ ವಿಲಾಸರಾವ್ ಶಿಂಧೆ ಅವರ ಸಹಯೋಗದಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಬೆಳೆಯುವ ಉತ್ಕೃಷ್ಟ ದರ್ಜೆಯ ಔರಾ-36 ತಳಿಯ ದ್ರಾಕ್ಷಿಯನ್ನು ತಿಕೋಟಾದ ಕೃಷ್ಣವೇಣಿ ಎಫ್.ಬಿ.ಒ (ಫಾರ್ಮರ್ಸ್ ಪ್ರೊಡ್ಯೂಜರ್ಸ್ ಆರ್ಗಾನೈಜೇಶನ್) ಇಲ್ಲಿ ಪರಿಚಯಿಸಿದೆ. ಈ ಮೊದಲು ಇಲ್ಲಿ ಬೆಳೆಯಲಾಗುತ್ತಿದ್ದ ಮಾಣಿಕ ಚಮನ್, ಥಾಮ್ಸನ್ ಸೀಡ್‌ಲೆಸ್, ಸೋನಾಕಾ ಈ ದ್ರಾಕ್ಷಿ ತಳಿಗಳಿಗೆ ಹೂ ಬಿಡುವ ಸಮಯದಲ್ಲಿ, ಕಾಯಿ ಗೊಂಚಲು ಹಿಡಿಯುವಾಗ, ದ್ರಾಕ್ಷಿ ವಿಸ್ತೀರ್ಣ ಹಾಗೂ ಬಣ್ಣ ಬರಲೆಂದು ಹಲವು ರಾಸಾಯನಿಕಗಳನ್ನು ಬಳಸಬೇಕಾದ ಅನಿವಾರ್ಯತೆ ಇತ್ತು. ಆದರೆ, ಈ ಔರಾ-36 ತಳಿಗೆ ಇದ್ಯಾವುದರ ಗೊಡವೆಯೇ ಇಲ್ಲ. ಹಿಗಾಗಿಯೇ ಇದು ಕೇವಲ ಶೇ.20ರಷ್ಟು ನಿರ್ವಹಣಾ ಖರ್ಚು, ಶೇ.20 ಔಷಧಯಲ್ಲೇ ದ್ರಾಕ್ಷಿ ಕೈಗೆ ಸಿಗುತ್ತದೆ.





ರಾಜ್ಯದಲ್ಲಿ ಮೊದಲ ಬಾರಿಗೆ ಪರಿಚಯ: ಕ್ಯಾಲಿಫೋರ್ನಿಯಾದಿಂದ ನಾಸಿಕ್‌ಗೆ ಬಂದ ಈ ದ್ರಾಕ್ಷಿಯನ್ನು ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ತಿಕೋಟಾದ ರೈತರು ಪರಿಚಯಿಸಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾದ ರೈತರಾದ ಸಂದೀಪ ಪಾಟೀಲ 1.5 ಎಕರೆ, ಯಮನಪ್ಪ ಕೊಣ್ಣೂರ 1.5 ಎಕರೆ, ರಾಜೇಂದ್ರ ಕುಸೂರ 2 ಎಕರೆ, ಅತಾಲಟ್ಟಿ ಗ್ರಾಮದಲ್ಲಿ ಡಾ.ಸುಭಾಷ ಮುದನೂರ 8 ಎಕರೆ, ತಾಜಪೂರದ ರಾಜು ಹಾಲಳ್ಳಿ 2 ಎಕರೆ, ನಿಡೋಣಿಯ ರಾವುತ ದರ್ಗಾ 9 ಎಕರೆಯಲ್ಲಿ ದ್ರಾಕ್ಷಿ ನಾಟಿ ಮಾಡಿದ್ದಾರೆ. 2025 ಜನವರಿಯಲ್ಲಿ ನಾಟಿ ಮಾಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ನಾಸಿಕನಿಂದ ಔರಾ-36 ತಳಿಯ ಕಡ್ಡಿಗಳನ್ನು ತಂದು ಕಸಿ ಮಾಡಲಾಗಿದೆ. ಈ ಫಸಲು 2027 ಫೆಬ್ರುವರಿಯಲ್ಲಿ ತಿಕೋಟಾದ ರೈತರು ಬೆಳೆದ ದ್ರಾಕ್ಷಿಯ ಮೊದಲ ಫಸಲು ಮಾರುಕಟ್ಟೆಗೆ ಬರಲಿದೆ.

ಇದು ರೈತರಿಗೆ ಹೇಗೆ ಲಾಭದಾಯಕ: ಸಾಮಾನ್ಯವಾಗಿ ಎಲ್ಲ ದ್ರಾಕ್ಷಿಗಳು ಬೆಳೆಯಲು ಪ್ರತಿ ಎಕರೆಗೆ ಸಾಲಿನಿಂದ ಸಾಲಿಗೆ 10 ಅಡಿ, ಗಿಡದಿಂದ ಗಿಡಕ್ಕೆ 5 ಅಡಿ ಅಂತರದಲ್ಲಿ ನಾಟಿ ಮಾಡುವಂತೆ ಇದನ್ನು ಮಾಡಬಹುದು. ದ್ರಾಕ್ಷಿ ಬೆಳೆಯಲು ಪ್ರತಿ ಎಕರೆಗೆ ₹6-7 ಲಕ್ಷ ಖರ್ಚಾಗುತ್ತದೆ. ಈ ದ್ರಾಕ್ಷಿಗೆ 7-8 ಲಕ್ಷ ವೆಚ್ಚವಾಗುತ್ತದೆ. ಒಂದು ಎಕರೆಗೆ 12 ರಿಂದ 15 ಟನ್ ಇಳುವರಿ ಬರಲಿದ್ದು, ಇದು ಕೂಡ ಅಷ್ಟೆ ಇಳುವರಿ ಸಿಗಲಿದೆ. ಆದರೆ ಬೇರೆ ದ್ರಾಕ್ಷಿಗಳು ಪ್ರತಿ ಕೆಜಿಗೆ ₹ 40ರಿಂದ 60 ಮಾರಾಟವಾಗುತ್ತವೆ. ಔರಾ-36 ದ್ರಾಕ್ಷಿಯೂ ಈಗಾಗಲೇ ಪ್ರತಿ ಕೇಜಿಗೆ ₹150ರಿಂದ 160 ರಂತೆ ಸಾಂಗ್ಲಿ, ತಾಸಗಾಂವನಲ್ಲಿ ಮಾರಾಟವಾಗಿದ್ದು, ಅಲ್ಲಿಂದ ಯೂರೇಪಿಯನ್ ರಾಷ್ಟ್ರಗಳಿಗೆ ರಫ್ತಾಗುತ್ತಿದೆ.

ನಾನು ಬಿಎಸ್‌ಸಿ ತೋಟಗಾರಿಕೆ ಪದವಿ ಮುಗಿಸಿದ ಬಳಿಕ ರೈತರಾದ ನಮ್ಮ ತಂದೆಯ ಜೊತೆಯಲ್ಲಿ ದ್ರಾಕ್ಷಿ ಬೆಳೆ ಬೆಳೆಯುತ್ತಿದ್ದೆ. ಆದರೆ ಸ್ಥಳೀಯ ದ್ರಾಕ್ಷಿ ಬೆಳೆಗಳಲ್ಲಿ ಪ್ರತಿಬಾರಿಯೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಿದ್ದವು. ಇದನ್ನು ತಪ್ಪಿಸಬೇಕು ಎಂದುಕೊಂಡು ನಾನು ಹೊಸ ಹೊಸ ವಿಚಾರ ಶೋಧಿಸಿದೆ. ಆಗ ನಾನು ನಾಸಿಕನಲ್ಲಿರುವ ಸಹ್ಯಾದ್ರೀ ಫಾರಂಗೆ ಭೇಟಿ ನೀಡಿದಾಗ ಅಲ್ಲಿ 2019ರಿಂದಲೇ ಪ್ರಾಯೋಗಿಕವಾಗಿ ಔರಾ-36 ಬೆಳೆಯಲಾಗುತ್ತಿತ್ತು. ನಂತರದಲ್ಲಿ 2024ರಲ್ಲಿ ರಾಜ್ಯದಲ್ಲಿ ಬೆಳೆಯಲು ಅನುಮತಿ ಸಿಕ್ಕ ಬಳಿಕ ನಾವು ತಂದಿದ್ದೇವೆ.

• **ಸಂದೀಪ ಪಾಟೀಲ** ದ್ರಾಕ್ಷಿ ಬೆಳೆದ ರೈತ.

ಔರಾ-36 ತಳಿಯ ವಿಶೇಷತೆ

ಇದು ನೋಡಲು ಕಂದು ಬಣ್ಣದಿಂದ ಕೂಡಿದ್ದು ಆಕರ್ಷಕವಾಗಿದೆ. ಇದನ್ನು 48 ಡಿಗ್ರಿ ತಾಪಮಾನದಲ್ಲಿಯೂ ಬೆಳೆಯಬಹುದಾಗಿದೆ. ಯಾವುದೇ ತಾಪಮಾನದಲ್ಲೂ ಶೇ.100ರಷ್ಟು ಹೂ ಬಿಡಲಿದೆ. ಉತ್ತಮ ಸೈಜು ಸಿಗಲಿದ್ದು, ಉತ್ತಮ ಬಣ್ಣ ಹೊಂದಿದೆ. ಉತ್ಕೃಷ್ಟವಾಗಿದ್ದು, ಬಹಳ ರುಚಿಕರವಾಗಿದೆ. ಈ ಫಸಲು ಬಂದಾಗ ಮಳೆಯಾದರೆ ದ್ರಾಕ್ಷಿ ಹಣ್ಣು ಸೀಳುವುದಿಲ್ಲ, ಬೇರೆ ದ್ರಾಕ್ಷಿಗಳಿಗೆ ಕಾಯಿ ದಪ್ಪ ಮಾಡಲು ರಾಸಾಯನಿಕ ಬಳಸಲಾಗುತ್ತದೆ. ಇದಕ್ಕೆ ಯಾವುದೇ ರಾಸಾಯನಿಕದ ಅಗತ್ಯವಿಲ್ಲ.

ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್
(ಒಂದು ಷೆಡ್ಯೂಲ್ ವಾಣಿಜ್ಯ ಬ್ಯಾಂಕ್)

ನೋಂದಾಯಿತಕಛೇರಿ: ದಿಫೇರ್‌ವೇ, ನೆಲಮತ್ತು ಮೊದಲನೇಮಹಡಿ, ಸರ್ವೆಸಂ.10/1, 11/2 ಮತ್ತು 12/2ಬಿ, ದೊಮ್ಮಲೂರು ಪಕ್ಕ, ಕೋರಮಂಗಲ ಒಳ ವರ್ತುಲ ರಸ್ತೆ, ಇಜಿಎಲ್ ಬ್ಯುಸಿನೆಸ್ ಪಾರ್ಕ್ ನಂತರ, ಚಲ್ಲಘಟ್ಟ, ಬೆಂಗಳೂರು-560071.

ಇ-ಹರಾಜು ಸೂಚನೆ

2002ರ ಭದ್ರತಾ ಹಿತಾಸಕ್ತಿ ನಿಯಮಗಳ ಪ್ರಾವಿಸೋ ರೂಲ್ 8(6) ಮತ್ತು 9 ರೊಂದಿಗೆ ಓದಿಕೊಳ್ಳಬೇಕಾದ ಸೆಕ್ಯುರೈಟೇಜೇಶನ್ ಅಂಡ್ ರೀಕನ್‌ಸ್ಟ್ರಕ್ಷನ್ ಆಫ್ ಫೈನಾನ್ಷಿಯಲ್ ಅಸೆಟ್ಸ್ ಅಂಡ್ ಎನ್ ಫೋರ್ಸ್‌ಮೆಂಟ್ ಆಫ್ ಸೆಕ್ಯುರಿಟಿ ಇಂಟರೆಸ್ಟ್ (ಸರ್ಫೇಸಿ ಕಾಯಿದೆ), 2002 ರಡಿ ಆಸ್ತಿಗಳ ಇ-ಹರಾಜು ಮಾರಾಟಕ್ಕಾಗಿ ಸಾರ್ವಜನಿಕ ಸೂಚನೆ

ಆದಾಗ್ಯೂ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧಿಕೃತ ಅಧಿಕಾರಿಯಾಗಿ ಸರ್ಫೇಸಿ ಕಾಯಿದೆಯ ಕಲಂ 13(4)ರಡಿ ಕೆಳಕಂಡ ಆಸ್ತಿಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿರುತ್ತಾರೆ. ಸಾಲಗಾರರಿಗೆ ನಿರ್ದಿಷ್ಟವಾಗಿ ಮತ್ತು ಸಾರ್ವಜನಿಕರಿಗೆ ವಿಸ್ತಾರವಾಗಿ ಮಾಹಿತಿ ನೀಡುವುದೇನೆಂದರೆ ಸಾಲ ಪಡೆಯಲು ಸಾಲಗಾರರು ಅಡಮಾನ ಮಾಡಿರುವ ಆಸ್ತಿಗಳನ್ನು ಬ್ಯಾಂಕಿಗೆ ಬಾಕಿಯಾಗಿರುವ ಸಾಲಗಳ ವಸೂಲಾತಿಗಾಗಿ ''ಎಲ್ಲಿ ಹೇಗಿದೆಯೋ ಹಾಗೆಯೇ'' ಹಾಗೂ ''ಎಲ್ಲಿ ಏನಿದೆಯೋ ಹಾಗೆಯೇ'' ಆಧಾರದಲ್ಲಿ ಆನ್‌ಲೈನ್ ಹರಾಜು (ಇ-ಹರಾಜು) ಮೂಲಕ ಸರ್ಫೇಸಿ ಕಾಯಿದೆಯಂತೆ ಇ-ಹರಾಜು ಮಾರಾಟ ಮಾಡಲಾಗುತ್ತದೆ.

ಕ್ರ. ಸಂ.	ಸಾಲದ ಖಾತಾ ಸಂಖ್ಯೆ	ಮೂಲ ಸಾಲಗಾರ/ ಸಹ-ಸಾಲಗಾರ/ ಜಾಮೀನುದಾರ/ಹೆಸರು	13-2 ನೋಟೀಸ್ ದಿನಾಂಕ	ಸ್ವಾಧೀನತೆಯ ದಿನಾಂಕ	ಪ್ರಸ್ತುತ ಬಾಕಿ ಮೊತ್ತ 05.05.2026ರಂದು ಇದ್ದಂತೆ	ಆಸ್ತಿಯ ಪರಿಶೀಲನೆಯ ದಿನಾಂಕ ಮತ್ತು ಸಮಯ	ಮೀಸಲು ಬೆಲೆ ಐಎನ್‌ಆರ್	ಅರ್ನೆಸ್ಟ್ ಮನಿ ಡಿಪಾಸಿಟ್ (ಇಎಂಡಿ) ಐಎನ್‌ಆರ್	ಇ-ಹರಾಜಿನ ದಿನಾಂಕ ಮತ್ತು ಸಮಯ	ಬಿಡ್ ಸಲ್ಲಿಸಲು ಸ್ಥಳ ಮತ್ತು ಕೊನೆಯ ದಿನಾಂಕ ಮತ್ತು ಸಮಯ
1	31130530000081 & 31139410000924	1) ಶ್ರೀ ಫಯಾಜ್ ಅಮೀನ್‌ಗಡ, 2) ಶ್ರೀಮತಿ ಅಲ್ಪಿಯಾ ಫಯಾಜ್ ಅಮೀನ್‌ಗಡ, 3) ಶ್ರೀ ಬಾಬುಸಾಬ್ ಹುಸೇನ್‌ಸಾಬ್ ಅಮೀನ್‌ಗಡ	13.12. 2025	30.04. 2026	ರೂ.7,01,578.40 (ಏಳು ಲಕ್ಷದ ಒಂದು ಸಾವಿರದ ಐದುನೂರ ಎಪ್ಪತ್ತೆಂಟು ರೂ. ಮತ್ತು ನಲವತ್ತು ಪೈಸೆ ಮಾತ್ರ)	29.05.2026 Time: 09:30 AM to 05:00 PM	ರೂ.12,55,000/- (ಹನ್ನೆರಡು ಲಕ್ಷದ ಐವತ್ತೈದು ಸಾವಿರ ರೂ. ಮಾತ್ರ)	ರೂ.1,25,500/- (ಒಂದು ಲಕ್ಷದ ಇಪ್ಪತ್ತೈದು ಸಾವಿರದ ಐದುನೂರು ರೂ. ಮಾತ್ರ)	12.06.2026 @ 02:00 PM	11.06.2026, ಸಂಜೆ 05.00 ಗಂಟೆಯ ಒಳಗೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ., ಮುಖ್ಯ ಕಛೇರಿ: ದಿ ಫೇರ್‌ವೇ, ನೆಲ ಮಹಡಿ ಮತ್ತು ಮೊದನೇ ಮಹಡಿ, ಸರ್ವೆ ಸಂ. 10/1, 11/2 ಮತ್ತು 12/2ಬಿ ದೊಮ್ಮಲೂರು ಪಕ್ಕ, ಕೋರಮಂಗಲ ಇನ್ನರ್ ರಿಂಗ್ ರಸ್ತೆ, ಇಜಿಎಲ್ ಬಿಸಿನೆಸ್ ಪಾರ್ಕ್ ನಂತರ, ಚಲ್ಲಘಟ್ಟ, ಬೆಂಗಳೂರು- 560071.
	ಭದ್ರತಾ ಆಸ್ತಿಯ ವಿವರಣೆ : ಸಕಲ ಸಮಸ್ತವೂ ಸೇರಿದ ಸ್ಥಿರಾಸ್ತಿ ಮಾಲೀಕತ್ವ ಮತ್ತು ಸ್ವಾಧೀನತೆ ಹೊಂದಿರುವ ವಸತಿ ಮನೆ ಆಸ್ತಿ ಸರ್ವೆ ಸಂ. 393/X1X1P2, ಮಹಲ್‌ಬಗಾಯತ್, ವಿಜಯಪುರ, ವಿಜಯಪುರ ಅಳತೆ 0-00-08-00 ಅನ್ನು ಹೊಂದಿರುವ ಮತ್ತು ಚಕ್ಕುಬಂದಿ: ಪೂರ್ವಕ್ಕೆ: ಖಾಲಿ ಸ್ಥಳ, ಪಶ್ಚಿಮಕ್ಕೆ: ರಸ್ತೆ, ಉತ್ತರಕ್ಕೆ: ಪ್ಲಾಟ್ ಸಂ. 13 ರಫೀಕ್ ಅಮೀನ್‌ಗಡ, ದಕ್ಷಿಣಕ್ಕೆ: ನಜೀರ್ ಅಮೀನ್‌ಗಡರ ವರ ಆಸ್ತಿ.									
2	45420430000298 & 45429410000280	1) ಶ್ರೀ ವಿಲಾಸ್ ರತನ್‌ಸಿಂಗ್ ಲಮಾನಿ, 2) ಶ್ರೀಮತಿ ಪುತಲಬಾಯಿ ಲಮಾನಿ	13.12. 2025	29.04. 2026	ರೂ.5,92,884.07 (ಐದು ಲಕ್ಷದ ತೊಂಭತ್ತೆರಡು ಸಾವಿರದ ಎಂಟುನೂರ ಎಂಭತ್ತನಾಲ್ಕು ರೂ. ಮತ್ತು ಏಳು ಪೈಸೆ ಮಾತ್ರ)	29.05.2026 Time: 09:30 AM to 05:00 PM	ರೂ.3,96,000/- (ಮೂರು ಲಕ್ಷದ ತೊಂಭತ್ತಾರು ಸಾವಿರ ರೂ. ಮಾತ್ರ)	ರೂ.39,600/- (ಮೂವತ್ತೊಂಭತ್ತು ಸಾವಿರದ ಆರುನೂರು ರೂ. ಮಾತ್ರ)	12.06.2026 @ 02:00 PM	11.06.2026, ಸಂಜೆ 05.00 ಗಂಟೆಯ ಒಳಗೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ., ಮುಖ್ಯ ಕಛೇರಿ: ದಿ ಫೇರ್‌ವೇ, ನೆಲ ಮಹಡಿ ಮತ್ತು ಮೊದನೇ ಮಹಡಿ, ಸರ್ವೆ ಸಂ. 10/1, 11/2 ಮತ್ತು 12/2ಬಿ ದೊಮ್ಮಲೂರು ಪಕ್ಕ, ಕೋರಮಂಗಲ ಇನ್ನರ್ ರಿಂಗ್ ರಸ್ತೆ, ಇಜಿಎಲ್ ಬಿಸಿನೆಸ್ ಪಾರ್ಕ್ ನಂತರ, ಚಲ್ಲಘಟ್ಟ, ಬೆಂಗಳೂರು- 560071.
	ಭದ್ರತಾ ಆಸ್ತಿಯ ವಿವರಣೆ : ಸಕಲ ಸಮಸ್ತವೂ ಸೇರಿದ ಸ್ಥಿರಾಸ್ತಿ ಮಾಲೀಕತ್ವ ಮತ್ತು ಸ್ವಾಧೀನತೆ ಹೊಂದಿರುವ ವಸತಿ ಮನೆ ಆಸ್ತಿ ಸರ್ವೆ ಸಂ. 05/4 ಹುಬನೂರು LT-02 ಗ್ರಾಮ, ತಾಲ್ಲೂಕು-ಟಿಕೋಟಾ ಮತ್ತು ಜಿಲ್ಲೆ-ವಿಜಯಪುರ ಒಟ್ಟಾರೆ ಅಳತೆ 1024 ಚ.ಅ. ಮತ್ತು ಚಕ್ಕುಬಂದಿ: ಪೂರ್ವಕ್ಕೆ: ಖಾಲಿ ನಿವೇಶನ, ಪಶ್ಚಿಮಕ್ಕೆ: ಪಾಂಡು ಲೈಸಿಂಗ್ ಲಮಾನಿರವರ ಆಸ್ತಿ, ಉತ್ತರಕ್ಕೆ: ರಸ್ತೆ, ದಕ್ಷಿಣಕ್ಕೆ: ಸುರೇಶ್ ಥಾವಸಿಂಗ್ ಲಮಾನಿ ಅವರ ಆಸ್ತಿ.									

ಆಸ್ತಿಗಳನ್ನು ''ಎಲ್ಲಿ ಹೇಗಿದೆಯೋ ಹಾಗೆಯೇ'' ಮತ್ತು ''ಎಲ್ಲಿ ಏನಿದೆಯೋ ಹಾಗೆಯೇ'' ಆಧಾರದಲ್ಲಿ ಮಾರಾಟ ಮಾಡಲಾಗುವುದು. ಇ-ಹರಾಜನ್ನು ''ಆನ್ ಲೈನ್'' ಮೂಲಕ ನಡೆಸಲಾಗುತ್ತದೆ. ಹರಾಜನ್ನು ಬ್ಯಾಂಕ್ ಅಂಗೀಕೃತ ಸೇವಾ ಒದಗಿಸುವವರಾದ **M/s. Auctionbazaar.com** ಮೂಲಕ **contact@auctionbazaar.com, support@auctionbazaar.com, eauctions@auctionbazaar.com.** ಎಂಬುವ ವೆಬ್‌ಪೋರ್ಟಲ್‌ನಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮತ್ತು ವಿವರಗಳಿಗಾಗಿ, ನೆರವಿಗಾಗಿ, ಕ್ರಮಗಳ ತಿಳಿದುಕೊಳ್ಳುವುದಕ್ಕಾಗಿ ಮತ್ತು ಇ-ಹರಾಜು ಆನ್‌ಲೈನ್ ತರಬೇತಿ ಪಡೆದುಕೊಳ್ಳುವುದಕ್ಕಾಗಿ ಭಾವಿ ಬಿಡ್‌ದಾರರು **M/s. Auctionbazaar.com** ಸಂಪರ್ಕ **Auctionbazaar** ಸಂಪರ್ಕ ಸಂ. **91 8370969696/ +91 7997043999. Email id: contact@auctionbazaar.com, support@auctionbazaar.com.** ಇವರನ್ನು ಸಂಪರ್ಕಿಸುವುದು. ಷರತ್ತು ಮತ್ತು ನಿಬಂಧನೆಗಳ ಹೆಚ್ಚಿನ ವಿವರಗಳಿಗಾಗಿ ಹಾಗೂ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವುದಕ್ಕಾಗಿ ಹಾಗೂ ಆಸ್ತಿ ಸಂಬಂಧಿತ ಯಾವುದೇ ವಿವರಗಳಿಗಾಗಿ **ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಅಧೀಕೃತ ಅಧಿಕಾರಿಗಳಾದ ಶ್ರೀ ಉಮೇಶ್ (ಮೊ.ಸಂ. 8050149617) ಶ್ರೀ ಕೌಶಿಕ್ ಬಿ (ಮೊ.ಸಂ. 7019949040)** ಮತ್ತು **ಶ್ರೀ ರಂಜನ್ ನಾಯಕ್, (ಮೊ.ಸಂ. 6362952653)** ಅನ್ನು ಸಂಪರ್ಕಿಸುವುದು. ಅಧಿಕೃತ ಅಧಿಕಾರಿಗಳ ಉತ್ತಮ ತಿಳುವಳಿಕೆ ಮತ್ತು ಮಾಹಿತಿಗೆ ಬಂದಂತೆ ಆಸ್ತಿಗಳ ಮೇಲೆ ಯಾವುದೇ ಋಣಭಾದ್ಯತೆಗಳು ಇಲ್ಲ. ಆದಾಗ್ಯೂ ಇಚ್ಛೆಯುಳ್ಳ ಬಿಡ್‌ದಾರರು ಬಿಡ್ ಸಲ್ಲಿಸುವ ಮುಂಚೆ ಆಸ್ತಿಯ ಋಣಭಾದ್ಯತೆಗಳು ಹಾಗೂ ಸ್ವಾಮ್ಯ ಮುಂತಾದವುಗಳ ಬಗ್ಗೆ ಅವರದೇ ಸ್ವತಂತ್ರ ವಿಚಾರಣೆಗಳನ್ನು ನಡೆಸಿ ತಿಳಿದುಕೊಳ್ಳಬಹುದಾಗಿದೆ. ಷರತ್ತಿನ ಬಿಡ್‌ಗಳನ್ನು ಒಪ್ಪಿಕೊಳ್ಳುವುದಿಲ್ಲ. ಮೇಲೆ ಹೆಸರಿಸಲಾದ. ಸಾಲಗಾರರು/ ಜಾಮೀನುದಾರರು/ ಅಡಮಾನದಾರರುಗಳಿಗೆ ಈ ಮೂಲಕ ಅಧಿಸೂಚಿಸವುದೇನೆಂದರೆ ಮೇಲೆ ತಿಳಿಸಿದ ಬಾಕಿ ಮೊತ್ತ ಜೊತೆಗೆ ಅಪ್ ಟು ಡೇಟ್ ಬಡ್ಡಿ ಹಾಗೂ ಸಾದಿಲ್ವಾರು ವೆಚ್ಚಗಳನ್ನು ಹರಾಜಿನ ದಿನಾಂಕಕ್ಕೆ ಮುಂಚೆ ಪಾವತಿ ಮಾಡಬೇಕು. ವಿಫಲರಾದಲ್ಲಿ ಮೇಲಿನ ಆಸ್ತಿಯನ್ನು ಮಾರಾಟ ಮಾಡಿ ಸಾಲದ ಬಾಕಿಗಾಗಿ ಹೊಂದಿಸಿಕೊಳ್ಳಲಾಗುವುದು. ಇನ್ನೂ ಬಾಕಿ ಉಳಿದ ಪಕ್ಷದಲ್ಲಿ ಅದನ್ನು ಬಡ್ಡಿ ಮತ್ತು ವೆಚ್ಚಗಳೊಂದಿಗೆ ವಸೂಲು ಮಾಡಿಕೊಳ್ಳಲಾಗುವುದು.

ದಿನಾಂಕ: 08.05.2026, ಸ್ಥಳ: ವಿಜಯಪುರ — **ಸಹಿ/- ಅಧಿಕೃತ ಅಧಿಕಾರಿ, ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್**

CHANGE OF NAME

I, PRAVEEN ANAND KAROSHI Changed my minor Daughter name from **DIVYA PRAVEEN KAROSHI (Old Name) To DIVYA KAROSHI (New Name)** Vide affidavit sworn before S B Desai Advocate & Notary at Belagavi on Dated: 08-05-2026

ನೈಋತ್ಯ ರೈಲ್ವೆ

ಇ-ಹರಾಜು ಕೆಟಲಾಗ್ ಸಂ. ಪಿಎನ್‌ಯು-ಟಾಯ್ಲೆಟ್-ಬಿಜಿಎಂ
ದಿನಾಂಕ : 04-05-2026

ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳಸಹಿದಾರರು ಕೆಳಕಂಡ ಗುತ್ತಿಗೆಗಳ ಇ-ಹರಾಜಿಗಾಗಿ ಬಿಡ್ಡುದಾರರನ್ನು ಆಹ್ವಾನಿಸಿದ್ದಾರೆ.

ಕೆಲಸದ ಹೆಸರು : ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಮೂರು ವರ್ಷಗಳಿಗಾಗಿ ಪಾವತಿಸಿ ಮತ್ತು ಬಳಸಿ – ಸಾಮಾನ್ಯ ಶೌಚಾಲಯದ ಕಾರ್ಯಾಚರಣೆ ಮತ್ತು ನಿರ್ವಹಣೆ.

ಇ-ಹರಾಜಿನ ನಿಗದಿತ ಪ್ರಾರಂಭ :
19-05-2026 ರಂದು 11:00 ಗಂಟೆಗೆ

ವಿವರಗಳಿಗೆ www.ireps.gov.in (e-auction leasing module) ಗೆ ಲಾಗ್ ಆನ್ ಮಾಡಿ

ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು
ಹುಬ್ಬಳ್ಳಿ

ಪಿಯುಬಿ/98/ಎಎಎಸ್/ಪಿಆರ್‌ಬಿ/ಎಸ್‌ಡಬ್ಲ್ಯುಆರ್/2026-27

ಸುಲಭ ಟಿಕೆಟ್ ಬುಕಿಂಗ್, PNR ಸ್ಥಿತಿ ಮತ್ತು ಹೆಚ್ಚಿನ ರೈಲ್ವೆ ಸೇವೆಗಳಿಗಾಗಿ **RailOne** ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ.

South Western Railway-SWR | SWRRLY | @SWRAILWAYHQ | @sw_railways

PUBLIC NOTICE

I have issued Public Notice on Behalf of my client Shri Chaitanya S/o Vishwas Kangralkar R/o Saraswati Nagar, Ganeshpur Road, Hinddalaga, Belagavi for the following Reasons.

Shri Chaitanya S/o Vishwas Kangralkar & others are owners of the property claims that the Original Registerd Sale deed Bearing Reg No: 5692/0304 Dated : 14-11-2003 Executed by Shri Bharma Kederi Patil & others in favor of Shri Vishwas Gopalrao Kangralkar with respect to the Schedule Property Original Sale Deed was misplaced/Lost Some where else even though he has deligently searched for the same he could not find it. Further he has given Complaint Dated: 08-05-2026 To the Police Station vide FIR/complaint No. 2192986/2026 ragarding same if any one finds its kindly return it to below mentioned address.

Belagavi
08.05.2026

Sd/- **R. G. HULIKATTI**
ADVOCATE
LIG 200, Mahantesh Nagar, BELAGAVI.
Mobile No. **9448635370**

PUBLIC NOTICE

BE IT KNOWN TO THE PUBLIC AT LARGE, that my client, intends to purchase Agriculture land measuring 01 acre 08 gunthas, out of the land bearing R.S.No.312*/1, total measuring 2 acre 16 gunthas, assessed at Rs.6.24 paise, situated at Bagewadi Village, Bagewadi Circle, Taluka & District: Belagavi, within the Jurisdiction of Sub Registrar Belagavi, and the : same is bounded by East: land of Sapadle, West : Land of Shintre, North: Keri Nala, South: Land of Bagwan, from its owners 1) Shri.Basavaraj Shrishail Naikar, and 2) Malagouda Shrishail Naikar of Kalarkoppa Village, Bagewadi, Tal & Dist: Belagavi.Any Person/s OR Financial Institutions having any right, title, interest claim or objection over the said property may lodge their objections/claims with documentary evidence within 07 (Seven) days to the undersigned. Failing which my client shall complete the transaction of sale and thereafter nobody's claim or objection whatsoever nature will be entertained and it is not binding on my client.

Place: Belagavi.
Date: 08-05-2026.

Shri. B. M Kamati
Advocate
LIG-83, Mahantesh Nagar, Belagavi.
Mob- 9741500688.

PUBLIC NOTICE

I hereby publish this notice on behalf of and as per the instructions given by my client Shri. Vinay Prakash Pavaskar who has lost original Concent Deed executed by Shri. Appasaheb. Basappa Hukkeri in favour of Shri. Ramesh Annasaheb Gasti, Doc. No. 13820 Dated: 09/03/2012 registered before Sub- registrar, Belagavi lost on 22/04/2026 at Kapileshwar Colony, Belagavi, in respect of Property bearing Plot No 44, totally measuring 1500 Sq. Ft out of R.S. No. 9/5B, Situated at Shindolli Village, Tal & Dist Belagavi and he has also reported same to the Marihal police station wide report copy dated: 07/05/2026. I hereby call upon public at large to return original consent deed mentioned above if anybody found, also call upon Banks, Financial Institutions to submit their claim, if created any charge over said property, in my address mentioned below.

Place: Belgaum
Date: 08/05/2026

P. B. Muchandi
Advocate
Kacheri Galli Machhe,
Belgaum-590001
Mobile: 8147742115

PUBLIC NOTICE

The Public at large is hereby informed that my client Smt. Jyoti D/o Chandrakant Bongale, R/o H.No.21 Vishnu Galli Kangrali K.H Belagavi, intends to purchase below described Schedule Property from its owner Shri. Abdulshanwas S/0 Mahaboobsab Bagwan, R/o Pant nagar Balekundri, in respect of below mentioned property, however if any persons, legal entity, Banks, etc., having any sort of rights, claims, title, interest or any objections to the said transactions may submit his/its objections to the undersigned along with appropriate documentary and legal proof within 7 days failing which my client will proceed with sale transactions, by presuming that the property is free from all encumbrances. No claims of whatsoever nature will be entertain thereafter.

SCHEDULE OF THE PROPERTY

All the piece and parcel of property i.e., Open Plot bearing Plot No. 192, its **RDPR No.150400301900324678,** and G.P. No.1001/192, totally measuring 111.483000 sq.mtrs, formed by Quality Builders & Developers in R.S.No.35/1 of Honnihal Village, Taluka & District: Belagavi within the limits of Gram Panchayat Modaga. The same is bounded as under:
To the East : Road
To the West Plot No.182
To the North Plot No.191
To the South Plot No.193.

Place: Belagavi
Date: 08-05-2026
Sd/- (Prashant B. Patil)
Advocate
Office: CTS No.4367/3, Chavat Galli, Belagavi. Mob No. 9902520886.





BEFORE THE HON'BLE STATE CONSUMER DISPUTES REDREESAL COMIISSION BENAGALORE SITTING AT: BELAAGAVI
Appeal No.216,217,218,219/2025

Between:
1. Smt Jayashree Karajagi.
...Appellant
: And :
1. Sakshi Nagaraj Katti and others.
...Respondents

NOTICE UNDER ORDER V RULE 20 OF C.P.C.

To,
Respondent Nos. 2, 3, 10 and 11
2. Shree Veershaiv Urban Credit Souhard Sahakari Niyamit, Nidsoshi Branch, Sankeshwar, Tq-Hukkeri, Dist: Belagavi, Represented by its Board of Directors and Secretary/Manager
3. The Chairman Shree Veershalv Urban Credit Souhard Sahakari Niyamit, Nidsoshi Branch, Sankeshwar, Tq-Hukkeri, Dist: Belagavi.
10. The Director, Shri Shivanand Dundappa Karoshi R/o:Nidsoshiwadi, Tq: Hukkeri, Dist: Belagavi.
11. The Director, Shri Sadashiv Ratnappa Karoshi R/o-Subhash Road, Sankeshwar, Tq: Hukkerı, Dist Belagavi.

Whereas the above named appellant has filed top noted appeal against you. You are Respondent No.2,3,10,11 in said case. You are hereby summoned to appear before this Commission in person or through a duly instructed counsel on 11-06-2026 at 2.30.P.M. to put forth your objections and say.

Take notice that, in default of your appearance on the day before mentioned, the case will be heard and decided in your absence.

Given under my hand and seal of the Court, this 8th day of May, 2026.

// BY ORDER OF THE COURT //
Sd/- Sheristedar
Seal
State Consumer Disputes Redressal Commission, Bangalore sitting at Belagavi.
Sd/- Ramappa D. Madar
Bench clerk.
Sd/- (Smt M.V. Patil / Jagtap)
Advocate for Appellant.







ಇಂದಿನ ಸ್ಪೆಷಲ್!

ಮಲ್ಟಿಪ್ಲೆಕ್ಸ್

ರದ್ದಿಯಾಗದ ಸುದ್ದಿಗಳು – ನಿತ್ಯ ನೂತನ

13 ಕನ್ನಡಪ್ರಭ

ಶನಿವಾರ 9.05.2026

ಭಾರತದ ಟಾಪ್ 10 ಸ್ಟಾರ್‌ಗಳ ಪಟ್ಟಿಯಲ್ಲಿ ಯಶ್ ರಿಷಬ್






• **ಕನ್ನಡಪ್ರಭ** ಸಿನಿವಾರ್ತೆ

ಭಾರತದ ಖ್ಯಾತ ಸಿನಿಮಾ ಮ್ಯಾಗಜೀನ್ ಆಗಿರುವ ಹಾಲಿವುಡ್ ರಿಪೋರ್ಟರ್ ಇಂಡಿಯಾ ಇದೀಗ ಭಾರತದ ಟಾಪ್ 10 ಸ್ಟಾರ್‌ಗಳ ಪಟ್ಟಿಯನ್ನು ಪ್ರಕಟಿಸಿದ್ದು, ಆ ಪಟ್ಟಿಯಲ್ಲಿ ಕನ್ನಡದ ಯಶ್ ಮತ್ತು ರಿಷಬ್ ಶೆಟ್ಟಿ ಸ್ಥಾನ ಪಡೆದುಕೊಂಡಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಅತಿ ಹೆಚ್ಚು ಗಳಿಕೆ ಮಾಡುವ ಸ್ಟಾರ್‌ಗಳು ಎಂಬ ಆಧಾರದಲ್ಲಿ ಈ ಪಟ್ಟಿ ಸಿದ್ಧಪಡಿಸಿರುವುದಾಗಿ ಪತ್ರಿಕೆ ಹೇಳಿಕೊಂಡಿದೆ. ಈ ಪಟ್ಟಿಯಲ್ಲಿ ಅಲ್ಲು ಅರ್ಜುನ್, ರಾಮ್ ಚರಣ್‌ತೇಜಾ, ಪ್ರಭಾಸ್, ಜೂ. ಎನ್‌ಟಿಆರ್, ರಣಬೀರ್ ಕಪೂರ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸ್ಥಾನಪಡೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಬಹುತೇಕ ದಕ್ಷಿಣ ಭಾರತದ ಸ್ಟಾರ್‌ಗಳೇ ಇರುವುದು ವಿಶೇಷ.

ಬರಲಿದೆ ಧುರಂಧರ್ 3 ಸುಳಿವು ಕೊಟ್ಟ ಸಹ ನಿರ್ಮಾಪಕಿ



ರಣವೀರ್ ಸಿಂಗ್



ಜ್ಯೋತಿ ದೇಶಪಾಂಡೆ

"ವರ್ಷಾಂತ್ಯದಲ್ಲಿ ಸರ್ಪ್ರೈಸ್ ಕೊಡ್ತೀವಿ: ಜ್ಯೋತಿ ದೇಶಪಾಂಡೆ

• **ಕನ್ನಡಪ್ರಭ** ಸಿನಿವಾರ್ತೆ

ಭರ್ಜರಿ ರೂ.3000 ಕೋಟಿ ಕಲೆಕ್ಷನ್ ಮಾಡಿರುವ ಧುರಂಧರ್ 1 ಹಾಗೂ ಧುರಂಧರ್ 2 ಸಿನಿಮಾದ ಮುಂದಿನ ಭಾಗದ ಬಗ್ಗೆ ಇದೀಗ ಸಹ ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಸುಳಿವು ಕೊಟ್ಟಿದ್ದಾರೆ.

ಸಂದರ್ಶನವೊಂದರಲ್ಲಿ ಅವರು, 'ಈ ವರ್ಷಾಂತ್ಯದ ಹೊತ್ತಿಗೆ ಸರ್ಪ್ರೈಸ್ ಕೊಡ್ತೀವಿ, ಇನ್ನೂ ಕೆಲಸ ಶುರು ಆಗಿಲ್ಲ. ಸದ್ಯಕ್ಕೆ ತಯಾರಿ ನಡೆಯುತ್ತಿದೆ' ಎಂದಿದ್ದಾರೆ. 'ಧುರಂಧರ್' ಸಿನಿಮಾದ ಮೂರನೇ ಭಾಗ ಬರುವ ಸುದ್ದಿಗೆ ಈ ಮಾತು ಪುಷ್ಠಿ ನೀಡಿದೆ. ಆದರೆ ಈ ಹಿಂದೆ ನಿರ್ದೇಶಕ ಆದಿತ್ಯ ಧರ್ ಸೇರಿದಂತೆ ಚಿತ್ರತಂಡದವರು ಮೂರನೇ ಭಾಗ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಇದೀಗ ಅಭಿಮಾನಿಗಳು 'ಧುರಂಧರ್ 3'ಗೆ ಪಟ್ಟು ಹಿಡಿದಿರುವ ಕಾರಣ ಅವರು ಮನಸ್ಸು ಬದಲಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೊಂದೆಡೆ 'ಧುರಂಧರ್ 1 ಹಾಗೂ 2' ಸಿನಿಮಾ ಮೇಕಿಂಗ್ ಅನ್ನು ಇಟ್ಟುಕೊಂಡು ನಿರ್ದೇಶಕ ಆದಿತ್ಯ ಧರ್ ಡಾಕ್ಯುಮೆಂಟರಿ ಮಾಡಲು ಯೋಜಿಸಿದ್ದು, ಅದನ್ನು ಥೇಟರಿಗೆ ರಿಲೀಸ್ ಮಾಡುವ ಬಗ್ಗೆಯೂ ಮಾತು ಕೇಳಿಬಂದಿದೆ.

ಶೂಟಿಂಗ್ ಮೊದಲು ರಂಜನಿ ಪರ್ಸನಲ್ ವಿಚಾರ ಕೇಳಿದ್ದರು" ಮೇಘನಾ ಗಾಂವ್ಕರ್



ರಂಜನಿ ರಾಘವನ್



ಮೇಘನಾ ಗಾಂವ್ಕರ್

ಡಿ ಡಿ ಢಿಕ್ಕಿ ಚಿತ್ರದ ಲಾಯರ್ ಪಾತ್ರದಲ್ಲಿ ನಟನೆ

• **ಕನ್ನಡಪ್ರಭ** ಸಿನಿವಾರ್ತೆ

ರಂಜನಿ ರಾಘವನ್ ನಿರ್ದೇಶನದ 'ಡಿ ಡಿ ಢಿಕ್ಕಿ' ಸಿನಿಮಾದಲ್ಲಿ ಮೇಘನಾ ಗಾಂವ್ಕರ್ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಅವರು ಪ್ರಗತಿ ಕೌಂಡಿನ್ಯ ಎಂಬ ಲಾಯರ್‌ಪಾತ್ರದಲ್ಲಿ ನಟಿಸಿದ್ದಾರೆ. ಮೇಘನಾ ಜನ್ಮದಿನದಂದು ಅವರ ಪಾತ್ರದ ಘೋಷಣೆಯಾಗಿದೆ.

ಈ ಪಾತ್ರದ ಕುರಿತು ನಿರ್ದೇಶಕಿ ರಂಜನಿ ರಾಘವನ್, 'ಚಿತ್ರದ ಪ್ರಮುಖ ಪಾತ್ರವಿದು. ಸ್ತ್ರೀವಾದಿ ಧೋರಣೆಯ ಆಧುನಿಕ ಮನೋಭಾವದ ಲಾಯರ್ ಪಾತ್ರದಲ್ಲಿ ಮೇಘನಾ ಕಾಣಿಸಿಕೊಂಡಿದ್ದಾರೆ. ಗಂಡ ಹೆಂಡತಿ ಇಬ್ಬರಿಗೂ ಉತ್ತಮ ದುಡಿಮೆ ಸಂಬಳ ಇದ್ದರೂ ತಮಗೆ ಮಕ್ಕಳು ಬೇಡ, ದೇಶದಲ್ಲಿ ಈಗಾಗಲೇ ಜನಸಂಖ್ಯೆ ಏರುತ್ತಿದೆ, ನಾವ್ಯಾಕೆ ಅದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಜೆನ್ ಜೀಗಳ ಮನೋಭಾವವನ್ನು ಪ್ರಗತಿ ಪಾತ್ರ ಪ್ರತಿನಿಧಿಸುತ್ತದೆ. ಇದಕ್ಕೆ ಒಂದೊಳ್ಳೆ ರೂಪಾಂತರವೂ ಇದೆ. ಅದಕ್ಕೆ ಮೇಘನಾ ಸೊಗಸಾಗಿ ಜೀವತುಂಬಿದ್ದಾರೆ' ಎಂದಿದ್ದಾರೆ.

ಈ ಬಗ್ಗೆ ಮೇಘನಾ, 'ಈ ಪಾತ್ರವನ್ನು ನಾನು ಒಪ್ಪಿಕೊಂಡ ಮೇಲೆ ಶೂಟಿಂಗ್‌ಗೂ ಮೊದಲು ರಂಜನಿ ಅವರು ನನ್ನ ಹತ್ರ ತುಂಬ ಪರ್ಸನಲ್ ವಿಚಾರಗಳನ್ನು ಕೇಳಿದ್ರು. ಮನೆಯಲ್ಲಿದ್ದಾಗ ನಾನು ಹೇಗಿರ್ತೀನಿ, ನನ್ನ ಯೋಚನೆ ಹೇಗಿರುತ್ತದೆ, ಸಿಟ್ಟು ಬಂದಾಗ ಹೇಗೆ ವರ್ತಿಸುತ್ತೇನೆ, ಖುಷಿಯಲ್ಲಿ ಇದ್ದಾಗ ಹೇಗಿರ್ತೀನಿ ಇತ್ಯಾದಿ. ಶುರುವಲ್ಲಿ ಇವರು ಯಾಕೆ ಇದನ್ನೆಲ್ಲ ಕೇಳ್ತಿದ್ದಾರೆ ಅನಿಸಿತು. ಆಮೇಲೆ ಅವರು ನನ್ನ ಪಾತ್ರಕ್ಕಾಗಿ ಈ ಮಾಹಿತಿ ಕಲೆ ಹಾಕುತ್ತಿದ್ದಾರೆ ಅನ್ನೋದು ತಿಳಿಯಿತು. ಈ ಸಿನಿಮಾ ಒಂದೊಳ್ಳೆ ಅನುಭವ ನೀಡಿದೆ' ಎಂದರು.

ನೆನಪಿರಲಿ ಪ್ರೇಮ್, ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ವಿಹಾನ್ ನಟಿಸಿದ್ದಾರೆ. ಜಡೇಶ್ ಕೆ ಹಂಪಿ ನಿರ್ಮಾಪಕರು.



ಯೋಗರಾಜ್ ಭಟ್

ಗಡ್ಡ ವಿಜಿಯ ಸೆಕೆಂಡ್ ಹ್ಯಾಂಡ್ ಕನಸುಗಳು

ಹೀರೋ ಆದ್ರು ಯೋಗರಾಜ್ ಭಟ್

• **ಕನ್ನಡಪ್ರಭ** ಸಿನಿವಾರ್ತೆ

ನಿರ್ದೇಶಕ ಯೋಗರಾಜ್ ಭಟ್ ಹೀರೋ ಆಗಿ ನಟಿಸುತ್ತಿದ್ದಾರೆ. 'ದ್ಯಾವ್ರೇ' ಖ್ಯಾತಿಯ ಗಡ್ಡ ವಿಜಿ ನಿರ್ದೇಶದ ಹೊಸ ಸಿನಿಮಾ 'ಸೆಕೆಂಡ್‌ಹ್ಯಾಂಡ್ ಕನಸುಗಳು' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.



ಗಡ್ಡ ವಿಜಿ

ಈ ಹಿಂದೆ 'ದ್ಯಾವ್ರೇ' ಚಿತ್ರದಲ್ಲಿಯೂ ಯೋಗರಾಜ್ ಭಟ್ ಮುಖ್ಯ ಪಾತ್ರ ಮಾಡಿದ್ದರು. ಯೋಗರಾಜ್ ಭಟ್ ಈ ಚಿತ್ರದಲ್ಲಿ ನಟನೆ ಜೊತೆಗೆ ಚಿತ್ರಕಥೆಯನ್ನು ಬರೆಯುತ್ತಿದ್ದಾರೆ.

ಹತ್ತು ವರ್ಷಗಳ ನಂತರ ಮರಳಿ ಬಂದಿರುವ ಗಡ್ಡ ವಿಜಿ, 'ಸೆಕೆಂಡ್‌ಹ್ಯಾಂಡ್ ಕನಸುಗಳು' ಚಿತ್ರದ ಮೂಲಕ 40ರ ವಯಸ್ಸಿನ ವ್ಯಕ್ತಿಯ ಬದುಕಿನ ಸುತ್ತಾ ಸಾಗುವ ಕತೆ ಇದಾಗಿದೆ. ಯೌವ್ವನವನ್ನು ದಾಟಿದ ನಂತರ ಬರುವ ಕನಸುಗಳೇ ಜೀವನದ ಎರಡನೇ ಅವಕಾಶ. ಇಂಥ ಕನಸುಗಳ ಕತೆಯನ್ನು ಈ ಚಿತ್ರದ ಮೂಲಕ ಹೇಳುತ್ತಿದ್ದೇವೆ' ಎಂದು ಹೇಳಿದ್ದಾರೆ.

ಇತರೆ

ಸುದ್ದಿ ಸಿಂಚನ

ಪಾಕ್‌ಗೆ ನೆರವು: ಮೊದಲ ಬಾರಿ ಚೀನಾ ಒಪ್ಪಿಗೆ

↙ ಮುಖ ಪುಟದಿಂದ

ಅಲ್ಲದೆ, 'ಅಲ್ಲಿನ (ಪಾಕ್‌ನಲ್ಲಿನ) ಬೆಳಗ್ಗಿನ ತಾಪ 50 ಡಿಗ್ರಿ ಸೆಲ್ಸಿಯಸ್‌ಗೆ ಸಮೀಪಿಸುತ್ತಿತ್ತು. ದೈಹಿಕವಾಗಿ ಮತ್ತು ಮಾನಸಿಕವಾಗಿ ಆಯಾಸವಾಗುತ್ತಿತ್ತು' ಎಂದಿದ್ದಾರೆ. ಈ ಹೇಳಿಕೆಗಳ ಮೂಲಕ ಯುದ್ಧದ ವೇಳೆ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳನ್ನು ಬೆಂಬಲಿಸಲು ತನ್ನ ಸಿಬ್ಬಂದಿ ನೇರವಾಗಿ ಭಾಗಿ ಅಗಿದ್ದಾರೆ ಎಂಬುದನ್ನು ಚೀನಾ ಒಪ್ಪಿಕೊಂಡಂತಾಗಿದೆ. ಪಾಕಿಸ್ತಾನದ ವಾಯುಪಡೆಯು ಚೀನಾ ನಿರ್ಮಿತ ಜೆ–10ಸಿಇ ಜೆಟ ಚಲಾಯಿ ಸುತ್ತದೆ. ಇದರ ನಿರ್ವಹಣೆಗೆ ಚೀನಾ ತಾಂತ್ರಿಕ ಬೆಂಬಲ ಬೇಕಾಗುತ್ತದೆ.

ಕೈ ದೂರ ಇರೋ ಸೀಟು ಕೊಡಿ: ಸ್ಪೀಕರ್‌ಗೆ ಡಿಎಂಕೆ

↙ ಮುಖ ಪುಟದಿಂದ

ಈಗ ಇದನ್ನು ಪರಿಗಣಿಸಿ. ಮಂಗಳವಾರ ಮಧ್ಯಾಹ್ನ ನೀವು ಎಂ.ಕೆ. ಸ್ಟಾಲಿನ್‌ಗೆ ಕರೆ ಮಾಡಿ, 'ನಾನು ನಿಮ್ಮೊಂದಿಗಿದ್ದೇನೆ' ಎಂದು ಹೇಳಿದ್ದಿರಿ. ಮರುದಿನ ಬೆಳಿಗ್ಗೆ, ನೀವು ಮೈತ್ರಿಕೂಟದಿಂದ ಪಕ್ಷಾಂತರಗೊಂಡು ನಿಮ್ಮ ವಿರುದ್ಧ ಸಡ್ಡು ಹೊಡೆದಿದ್ದ ಪಕ್ಷಕ್ಕೆ ಹಾರಿದ್ದೀರಿ. ಇದು ಅವಕಾಶವಾದಿ ಮತ್ತು ರಾಜಕೀಯವಾಗಿ ಅನೈತಿಕ' ಎಂದರು.

ಬೇರೆ ಆಸನ ವ್ಯವಸ್ಥೆಗೆ ಬೇಡಿಕೆ: ಈ ನಡುವೆ, ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿರುವ ಸಂಸದೆ ಕನಿಮೋಳಿ, 'ಡಿಎಂಕೆಗೆ ಸಂಸದರ ಆಸನ ವ್ಯವಸ್ಥೆಯಲ್ಲಿ ಬದ ಲಾವಣೆ ಮಾಡಿ. ಕಾಂಗ್ರೆಸ್ ಜತೆಗಿನ ನಮ್ಮ ಮೈತ್ರಿ ಮುರಿದುಬಿದ್ದಿರುವ ವೇಳೆ ಸದನದಲ್ಲಿ ಅವರೊಂದಿಗೆ ಕೂರುವುದು ಸರಿಯಾಗದು' ಎಂದಿದ್ದಾರೆ. ಈತನಕ ಲೋಕಸಭೆಯಲ್ಲಿ ಕಾಂಗ್ರೆಸ್ ಜತೆಗೇ ಡಿಎಂಕೆ ಸಂಸದರು ಕೂರುತ್ತಿದ್ದರು.

ತ.ನಾಡಲ್ಲಿ 118 ಕಗ್ಗಂಟು

↙ ಮುಖ ಪುಟದಿಂದ

ಈ ನಡುವೆ ಶುಕ್ರವಾರ ಸಿಪಿಐ ಮತ್ತು ಸಿಪಿಎಂನ ತಲಾ ಇಬ್ಬರು ಶಾಸಕರು (ಒಟ್ಟು 4 ಶಾಸಕರು) ಅಧಿಕೃತವಾಗಿ ವಿಜಯ್‌ಗೆ ಬೆಂಬಲ ಘೋಷಿಸಿದರು. ಇದರೊಂದಿಗೆ ಅವರ ಬಲ 116ಕ್ಕೇರಿತು. ಆದರೆ, ಇಬ್ಬರು ಶಾಸಕರ ಬೆಂಬಲ ಹೊಂದಿರುವ ವಿಸಿಕೆ ನಾಯಕ ತೋಲ್ ತಿರುಮಾವಲನ್, ಅಧಿಕೃತ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ನೀಡಲಿಲ್ಲ. ತಮ್ಮ ಪಕ್ಷಕ್ಕೆ ಡಿಸಿಎಂ ಹುದ್ದೆ ಬೇಕು. ಈ ಹುದ್ದೆ ಸಿಕ್ಕರೆ ಶನಿವಾರ ಬೆಂಬಲ ಪ್ರಕಟಿಸುವೆ ಎಂದು ವಿಜಯ್‌ಗೆ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಜಯ್‌ಗೆ ಇಬ್ಬರು ವಿಸಿಕೆ ಶಾಸಕರ ಅಧಿಕೃತ ಬೆಂಬಲ ಪತ್ರ ಲಭಿಸಿಲ್ಲ. ರಾಜ್ಯಪಾಲರು ಇದನ್ನೇ ಮುಂದಿಟ್ಟುಕೊಂಡು ವಿಜಯ್ ಗೆ ಆಹ್ವಾನ ನಿರಾಕರಿಸಿದರು ಎಂದು ಗೊತ್ತಾಗಿದೆ.

ಮುಸ್ಲಿಂ ಲೀಗ್ ಉಲ್ಟಾಪಲ್ಟಾ: ಈ ನಡುವೆ, ವಿಜಯ್ ಅವರು ರಾಜ್ಯಪಾಲರನ್ನು ಭೇಟಿಯಾದ ನಂತರ, 2 ಸ್ಥಾನ ಹೊಂದಿರುವ ಮುಸ್ಲಿಂ ಲೀಗ್ ಕೂಡ ಸರ್ಕಾರ ರಚನೆಗೆ ಬೆಂಬಲವಿದೆ ಎಂದು ಘೋಷಿಸಿತ್ತು. ಆದರೆ ಎಲ್ಲೂ ಟಿವಿಕೆ ಹೆಸರು ಬರೆಯದೇ ಹೊಸ ಸರ್ಕಾರ ಎಂಬ ಪದಗಳನ್ನಷ್ಟೇ ಬಳಸಿತ್ತು. ಈ ಬಗ್ಗೆ ನಂತರ ಹೇಳಿಕೆ ನೀಡಿದ ಪಕ್ಷ, 'ನಮ್ಮ ಬೆಂಬಲ ಟಿವಿಕೆಗೆ ಇಲ್ಲ' ಎಂದು ಸ್ಪಷ್ಟಪಡಿಸಿದೆ.

ರಾಜ್ಯದಲ್ಲೂ ಮತಪಟ್ಟಿ ಪರಿಷ್ಕರಣೆ ಅಲರ್ಟ್

↙ ಮುಖ ಪುಟದಿಂದ

ಎಸ್‌ಐಆರ್ ಜಾರಿಗೆ ಈಗಾಗಲೇ ಮ್ಯಾಪಿಂಗ್ ಶುರುವಾಗಿದ್ದು, ಇದರಲ್ಲಿ ಸಾಕಷ್ಟು ಲೋಪದೋಷಗಳಿವೆ. ಆದರೂ ಈ ಬಗ್ಗೆ ಸರ್ಕಾರ ಇನ್ನೂ ವಿರೋಧ ವ್ಯಕ್ತಪಡಿಸಿಲ್ಲ. ಪಶ್ಚಿಮ ಬಂಗಾಳ ಸೇರಿ ಎಸ್‌ಐಆರ್ ನಡೆದಿರುವ 10 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶದಲ್ಲಿ 7 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಎಸ್‌ಐಆರ್‌ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರನ್ನು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು. ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಬಗ್ಗೆ ಎಲ್ಲಾ ರಾಜ್ಯಗಳಲ್ಲೂ ತೀವ್ರ ಆಕ್ಷೇಪ ವ್ಯಕ್ತವಾ ಗಿದೆ. ಪಶ್ಚಿಮ ಬಂಗಾಳದಲ್ಲಿ 90 ಲಕ್ಷ ಮತದಾರರನ್ನು ಪಟ್ಟಿಯಿಂದ ಕಿತ್ತು ಹಾಕಿದ್ದು, 27 ಲಕ್ಷ ಮತದಾರರ ಪರಿಶೀ ಲನಾ ಅರ್ಜಿ ಬಾಕಿ ಇರುವಾಗಲೇ ಚುನಾವಣೆ ಮುಗಿದು ಹೋಗಿದೆ. ಅಷ್ಟೂ ಮಂದಿ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ.

ಇದು ಚುನಾವಣಾ ಕಣದಿಂದ ಮತದಾರರನ್ನು ಹೊರನೂಕುವ, ಪ್ರಜಾಸತ್ತಾತ್ಮಕ ವಿರೋಧಿ, ಅವೈಜ್ಞಾನಿಕ ಪ್ರಕ್ರಿಯೆ. ಹೀಗಾಗಿ ರಾಜ್ಯದಲ್ಲಿ ವ್ಯವಸ್ಥಿತವಾಗಿ ಎಸ್‌ಐಆರ್ ಜಾರಿಗೆ ಹಾಗೂ ಎಸ್‌ಐಆರ್ ಬಳಿಕವೂ ಮತದಾರರ ಹಕ್ಕು ರಕ್ಷಿಸಿಕೊಳ್ಳಲು ಏನು ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ವ್ಯಕ್ತವಾದ ಸಲಹೆಗಳೇನು?: ಚುನಾವಣಾ ಆಯೋಗವು 2025ರ ಜೂನ್‌ನಿಂದ ಎಸ್‌ಐಆರ್‌ಅನ್ನು ಪರಿಚಯಿಸಿತು. ಬಳಿಕ ಅದನ್ನು ಅನುಷ್ಠಾನಗೊಳಿಸಿದ ರೀತಿಯಿಂದಾಗಿ ಎಸ್‌ಐಆರ್ ವಿಶ್ವಾಸಾರ್ಹತೆ ಕಳೆದು ಕೊಂಡಿದೆ. ಸಂವಿಧಾನದ 324ನೇ ವಿಧಿ ಪ್ರಕಾರ ತನ್ನ ಕರ್ತವ್ಯ ನಿಭಾಯಿಸಲು ಆಯೋಗ ಸಂಪೂರ್ಣ ವಿಫಲವಾ ಗಿದೆ. ಜನರ ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ಹಕ್ಕು ರಕ್ಷಿಸಲು ಸುಪ್ರೀಂ ಕೋರ್ಟ್ ಸಹ ವಿಫಲವಾಗಿದೆ. ಹೀ ಗಾಗಿ ರಾಜ್ಯದಲ್ಲಿ ಎಸ್‌ಐಆರ್ ಜಾರಿ ವೇಳೆ ತುಂಬಾ ಎಚ್ಚರಿಕೆ ವಹಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಹಂತದಲ್ಲಿ ಎಸ್‌ಐಆರ್ ಜಾರಿಗೆ ಬರುವುದಾದರೂ 3 ತಿಂಗಳ ಬದಲಿಗೆ ಆರು ತಿಂಗಳಿಗೆ ವಿಸ್ತರಿಸಬೇಕು. ತರಾತುರಿಯಲ್ಲಿ ಜಾರಿಗೆಗೆ ಬರಬಾರದು. ಎಲ್ಲಾ ಗ್ರಾಪಂ, ವಾರ್ಡ್‌ಗಳಲ್ಲಿ ಮತದಾರರ ನೆರವಿನ ಕೇಂದ್ರ ಸ್ಥಾಪಿಸಬೇಕು. ಸೂಕ್ತ ದಾಖಲೆ ಇಲ್ಲದ ಜನರಿಗೆ ದಾಖಲೆ ನೀಡಲು ಸರ್ಕಾರ ನೆರವಾಗಬೇಕು.

ಡಿಲೀಟ್ ಆದ ಮತದಾರರು ಮನವಿ ಸಲ್ಲಿಸಲು ಸೂಕ್ತ ಸಮಯಾವಕಾಶ ನೀಡಬೇಕು. ಕರ್ನಾಟಕ ಸ್ವಾವಲಂಬಿಯಾದ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸಮರ್ಥ ರೀತಿಯಲ್ಲಿ ಕಾರ್ಯರೂಪಕ್ಕೆ ತರ ಬೇಕು. ಸೋಷಿಯಲ್ ಆಡಿಟಿಂಗ್ ಪದ್ಧತಿ ಬಳಸಿ ರಾಜ್ಯದ ಮತದಾರರ ಪಟ್ಟಿ ಪರಿಷ್ಕರಿಸಬೇಕು. ಈ ನಾಲ್ಕು ಅಂಶಗಳನ್ನೂ ಗಮನದಲ್ಲಿಟ್ಟು ರಾಜ್ಯ ಸರ್ಕಾರ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಸಲಹೆ ನೀಡಿದರು.

ಮತ್ತೊಂದು ಸುತ್ತಿನ ಸಭೆ ಭರವಸೆ: ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಶೀಘ್ರದಲ್ಲೇ ವಿಸ್ತೃತ ಸಭೆ ಕರೆಯುತ್ತೇವೆ. ಎಲ್ಲರ ಜೊತೆಯೂ ಸಮಾಲೋಚನೆ ನಡೆಸಿ, ನಂತರ ನಿಮ್ಮೊಟ್ಟಿಗೆ ಮತ್ತೊಮ್ಮೆ ಮಾತನಾಡುತ್ತೇನೆ ಎಂದು ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸಭೆಯಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಪತಿ ಪರಕಾಲ ಪ್ರಭಾಕರ್, ಕರ್ನಾಟಕ ಮುಸ್ಲಿಂ ಮುತ್ತಹಿದ ಮಹಾಜ್‌ನ ಮೊಹಮ್ಮದ್ ಯೂಸುಫ್ ಕನ್ನಿ, ಮಾಜಿ ಸಚಿವರೂ ಆದ ಲೇಖಕಿ ಬಿ.ಟಿ. ಲಲಿತಾ ನಾಯ್ಕ್, ಮತದಾನ ಹಕ್ಕು ಚಳವಳಿಯ ಥಾಮಸ್ ಫ್ರಾಂಕೋ, ನನ್ನ ಮತ ನನ್ನ ಹಕ್ಕು ಹೋರಾಟ ವೇದಿಕೆಯ ವಿನಯ್ ಶ್ರೀನಿವಾಸ್, ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ, ಕರ್ನಾಟಕ ಕೋಮುಸೌಹಾರ್ದ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಜರಿದ್ದರು.

ಹೋರ್ಮುಜ್‌ನಲ್ಲಿ ಇರಾನ್, ಅಮೆರಿಕ ಪರಸ್ಪರ ಗುಂಡೇಟು

↙ ಮುಖ ಪುಟದಿಂದ

ಪರಸ್ಪರರ ಆರೋಪ ಏನು?: 'ಅಮೆರಿಕವು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದೆ. ಯುಎಇಯ ಫುಜೈರಾ ಬಂದರಿನ ಸಮೀಪದಲ್ಲಿರುವ ತನ್ನ ತೈಲ ಟ್ಯಾಂಕರ್ ಮೇಲೆ ಹಾಗೂ ಬಂದಾರ್ ಖಾಮಿರ್, ಖಾಸಿಂ ದ್ವೀಪದ ನಾಗರಿಕ ಪ್ರದೇಶದ ಮೇಲೆ ಅಮೆರಿಕ ಸೇನೆ ದಾಳಿ ಮಾಡಿದೆ' ಎಂದು ಇರಾನ್ ಆರೋಪಿಸಿದೆ.



ಇದಕ್ಕೆ ಅಮೆರಿಕ ಸೇನೆ ತಿರುಗೇಟು ನೀಡಿದ್ದು, 'ಮೊದಲು ದಾಳಿ ಮಾಡಿದ್ದೇ ಇರಾನ್. ಹೋರ್ಮುಜ್ ಜಲಸಂಧಿಯಲ್ಲಿದ್ದ ನಮ್ಮ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಬೋಟ್‌ಗಳನ್ನು ಬಳಸಿ ಹೋರ್ಮುಜ್ ಜಲಸಂಧಿಯಲ್ಲಿ ದಾಳಿ ಮಾಡಿದೆ. ಸ್ವರಕ್ಷಣೆಯ ಭಾಗವಾಗಿ ನಾವು ಪ್ರತಿದಾಳಿ ನಡೆಸಿದ್ದೇವೆ' ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇದನ್ನೇ ಹೇಳಿದ್ದು, ಇರಾನ್ ದಾಳಿ ಮಾಡಿದರೂ ನಮ್ಮ ನೌಕೆಗಳನ್ನು ಸುರಕ್ಷಿತವಾಗಿ ದಾಟಿಸಿದ್ದೇವೆ ಎಂದಿದ್ದಾರೆ.

ಇನ್ನು ಶುಕ್ರವಾರ ಸಂಜೆ ತನ್ನ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸುತ್ತಿದ್ದ ಇರಾನ್ ಧ್ವಜ ಹೊತ್ತ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಗುಂಡು ಹಾರಿಸಿ ನಿಷ್ಕ್ರಿಯ ಗೊಳಿಸಿರುವುದಾಗಿ ಅಮೆರಿಕ ಸೇನೆ ಹೇಳಿದೆ.

ದುಬೈ ಮೇಲೂ ದಾಳಿ: ಈ ನಡುವೆ, ಶುಕ್ರವಾರ ಬೆಳಗ್ಗೆ ಯುಎಇ ಮೇಲೆ ಇರಾನ್ ಅಪ್ರಚೋದಿತ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ನಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಯು ಯಶಸ್ವಿಯಾಗಿ ಅವುಗಳನ್ನು ಹೊಡೆದುರುಳಿಸಿವೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ.

ಇದೇ ವೇಳೆ, ಕ್ಷಿಪಣಿ, ಡ್ರೋನ್‌ಗಳ ಅವಶೇಷಗಳತ್ತ ಯಾರೂ ಹೋಗಬಾರದು. ಅವುಗಳನ್ನು ಮುಟ್ಟುವ ಪ್ರಯತ್ನ ಮಾಡಬಾರದು ಎಂದು ರಕ್ಷಣಾ ಸಚಿವಾಲಯ ನಾಗರಿಕರಿಗೆ ಮನವಿ ಮಾಡಿದೆ.

ಬಿಎಸ್‌ವೈ ಅಭಿಮಾನೋತ್ಸಾಹ!

↙ ಮುಖ ಪುಟದಿಂದ

ಪಶ್ಚಿಮ ಬಂಗಾಳದಲ್ಲಿ ನೂತನ ಬಿಜೆಪಿ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ಮುಗಿಸಿಕೊಂಡು ಅಮಿತ್ ಶಾ ಸಂಜೆ 4 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ.

ಬೃಹತ್ ವೇದಿಕೆ ಸಿದ್ಧ: ಅಭಿಮಾನೋತ್ಸವ ಕಾರ್ಯಕ್ರಮಕ್ಕೆ 112 ಅಡಿ ಉದ್ದ ಹಾಗೂ 40 ಅಡಿ ಅಗಲ, 10 ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. 150ಕ್ಕೂ ಹೆಚ್ಚು ಕಾರ್ಮಿಕರ ಶ್ರಮದಿಂದ ಸುಂದರ ಹಾಗೂ ವಿಶಾಲವಾದ ವೇದಿಕೆ ತಯಾರಾಗಿದೆ. ಸುಮಾರು 30ಕ್ಕೂ ಹೆಚ್ಚು ಎಲ್‌ಇಡಿ ವಾಲ್‌ಗಳನ್ನು ಅಳವಡಿಸಿದ್ದು, ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಕಾರ್ಯಕ್ರಮ ವೀಕ್ಷಣೆಗೆ ಅನುವು ಮಾಡಿ ಕೊಡಲಾಗಿದೆ. ನಾಡಿನ ವಿವಿಧ ಮಠಗಳ ಸ್ವಾಮೀಜಿಗಳಿಗೆ, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಸಭಾಂಗಣ ವ್ಯವಸ್ಥೆ ಮಾಡಲಾಗಿದೆ.10 ಲಕ್ಷ ನಿರೀಕ್ಷೆ:

ಬೃಹತ್ ವೇದಿಕೆಯಲ್ಲಿ ಅತಿಥಿಗಳಿಗೆ ಮೊದಲ ಸಾಲಿನಲ್ಲಿ 25 ಮತ್ತು ಅವುಗಳ ಹಿಂಭಾಗ 25 ಆಸನಗಳನ್ನು ಹಾಕಲಾಗಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಬೆಂಗಳೂರು, ಚಿತ್ರದುರ್ಗ, ಮೈಸೂರು ಕಡೆಯ 5 ತಂಡಗಳು ಅಣಿಗೊಳಿಸಿರುವ ಹಲವು ಕೌಂಟರ್‌ಗಳಲ್ಲಿ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಅಡುಗೆ ತಯಾರಿ ಮಾಡಲಾಗುತ್ತಿದೆ. ಒಂದೊಂದು ಕೌಂಟರ್‌ನಲ್ಲಿ ಅಡುಗೆ ಭಟ್ಟರು ಜೊತೆಗೆ ಸಹಾಯಕರು ಸೇರಿ ಸುಮಾರು 250ಕ್ಕೂ ಅಧಿಕ ಮಂದಿ ಅಡುಗೆ ತಯಾರಿಕೆಯಲ್ಲಿ ನಿರತರಾಗಿದ್ದಾರೆ.

ಐದು ಕೌಂಟರ್‌ಸೇರಿ ಸಾವಿರಾರು ಜನರು ಅಡುಗೆ ತಯಾರಿಕೆಗೆ ಕೆಲಸ ಮಾಡುತ್ತಿದ್ದಾರೆ. ಯಲಹಂಕ ಶಾಸಕ ವಿಶ್ವನಾಥ್, ಊಟದ ಉಸ್ತುವಾರಿ ವಹಿಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮೊಸರನ್ನ, ಪಲಾವ್ ಹಾಗೂ ಮೈಸೂರು ಪಾಕ್ ನೀಡಲು ತಯಾರಿ ನಡೆದಿದೆ. ಚಿತ್ರದುರ್ಗದ ಸುತ್ತಮುತ್ತಲಿನ ಹಳ್ಳಿಗಳ ನೂರಾರು ಯುವಕರನ್ನು ಕೆಲಸಕ್ಕೆ ಪಡೆದು ಅಡುಗೆ, ಶಾಮಿಯಾನ, ಕುರ್ಚಿಗಳನ್ನು ಹಾಕಲಾಗುತ್ತಿದೆ.

ಬಂದೋಬಸ್ತ್: ಕಾರ್ಯಕ್ರಮದ ಬಂದೋಬಸ್ತ್‌ಗಾಗಿ 2500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ವೇದಿಕೆಯ ಬಳಿಯ ಮುಖ್ಯ ರಸ್ತೆಯಲ್ಲಿ ಯಡಿಯೂರಪ್ಪ ಅವರ ಸ್ವಾಗತಕ್ಕೆ ಅದ್ದೂರಿ ತಯಾರಿ ನಡೆಸಲಾಗಿದೆ.

ಹೆಲಿಕಾಪ್ಟರ್ ಫ್ಯಾನ್: ಬಿರು ಬೇಸಗೆ ಧಗೆಯಿಂದ ಜನರ ಸುಮಾರು 30ಕ್ಕೂ ಹೆಚ್ಚು ಹೆಲಿಕಾಪ್ಟರ್‌ಫ್ಯಾನ್‌ಗಳನ್ನು ಅಳವಡಿಸಲಾಗಿದೆ.

ಚಿತ್ರದುರ್ಗಕ್ಕೆ ಕೇಸರಿಮಯ: ಕೋಟೆನಾಡು ಚಿತ್ರದುರ್ಗ ಅಭಿಮಾನೋತ್ಸವದ ಪ್ರಯುಕ್ತ ಸಿಂಗಾರಗೊಂಡು ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಕಾರ್ಯಕರ್ತರು ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಇಡೀ ಚಿತ್ರದುರ್ಗ ಕೇಸರಿ ಬಣ್ಣದಲ್ಲಿ ಮಿಂದೆದ್ದಿದೆ.

ಚಳ್ಳಕೆರೆಗೇಟ್‌ನಿಂದ ನಗರಕ್ಕೆ ಪ್ರವೇಶಿಸುವ ಮಾರ್ಗದೆಲ್ಲೆಡೆ ಬಿ.ಎಸ್.ಯಡಿಯೂರಪ್ಪ ಅವರ ಭಾವಚಿತ್ರ ಇರುವ ಪೋಸ್ಟರ್, ಬ್ಯಾನರ್‌ಗಳು ಗಮನಸೆಳೆಯುತ್ತಿವೆ. ಲೈಟಿಂಗ್ ವ್ಯವಸ್ಥೆ ಸೇರಿದಂತೆ ವೇದಿಕೆ ತಯಾರಿಗೆ ಸಾವಿರಾರು ಕಾರ್ಮಿಕರು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದಾರೆ.

ಅಧಿಕೃತವಾಗಿ ಇದು ಪಕ್ಷದ ಕಾರ್ಯಕ್ರಮ ಆಗದಿದ್ದರೂ ಇಡೀ ಭಾರತೀಯ ಜನತಾ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಒಂದೊಂದು ಜವಾಬ್ದಾರಿಯನ್ನು ತೆಗೆದುಕೊಂಡು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸುತ್ತಿರುವುದು ಎದ್ದು ಕಾಣಿಸುತ್ತಿದೆ.

ಕೇಂದ್ರದ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರ ಬಿಗಿಭದ್ರತೆ ಮತ್ತಷ್ಟು ಗಟ್ಟಿಯಾಗುತ್ತಿದೆ. ಶುಕ್ರವಾರ ಎಸ್‌ಪಿಜಿ ತಂಡ ವೇದಿಕೆ ಸೇರಿದಂತೆ ಇಡೀ ಕಾರ್ಯಕ್ರಮದ ಒಟ್ಟಾರೆ ಚಿತ್ರಣದ ಮಾಹಿತಿ ಕಲೆಹಾಕಿತು.

ಯಡಿಯೂರಪ್ಪಗೆ ಅದ್ಧೂರಿ ಸ್ವಾಗತ

↙ ಮುಖ ಪುಟದಿಂದ

ದಾರಿಯುದ್ದಕ್ಕೂ ನೂರಾರು ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರೆ ಮತ್ತೊಂದಿಷ್ಟು ಮಂದಿ ಕೈಲಿ ಒನಕೆ ಹಿಡಿದು ಹೆಜ್ಜೆ ಹಾಕಿದರು. ಈ ಮೂಲಕ ಬಿಎಸ್‌ವೈ ಪುರಪ್ರವೇಶಕ್ಕೆ ಸಂಭ್ರಮದ ಕಳೆ ತಂದರು. ಇದರೊಂದಿಗೆ ತನ್ನ ಐದು ದಶಕಗಳ ರಾಜಕೀಯ ಬದುಕಿನಲ್ಲಿ ಬಡವರ, ರೈತರ, ಮಹಿಳೆಯರ ಪರ ಹೋರಾಡಿದ ಕುರುಹುಗಳು ಸಾಂಕೇತಿಕವಾಗಿ ಪುರಪ್ರವೇಶದ ಸಂದರ್ಭದಲ್ಲಿ ಅನಾವರಣಗೊಂಡವು.

ಬುಡಕಟ್ಟು ಸಾಂಸ್ಕೃತಿಕ ಪರಂಪರೆ ಸಾರುವ ಚಿತ್ರದುರ್ಗ ಜಿಲ್ಲೆಯ ಕಾಡುಗೊಲ್ಲ–ಮ್ಯಾಸಬೇಡ ಸಮುದಾಯಗಳ ಸಾಂಸ್ಕೃತಿಕ ಆಚರಣೆಯನ್ನು ಮೇಳೈಸುವ ಕೋಲಾಟ ಸೇರಿದಂತೆ ಹಲವು ಕಲಾ ತಂಡಗಳ ಜತೆಗೆ ಕಂಸಾಳೆ, ಉರಿಮೆ, ತಮಟೆ, ಗೊರವರ ಕುಣಿತ, ನಂದಿಕೋಲು, ವೀರಗಾಸೆ, ವಿವಿಧ ಜಾನಪದ ನೃತ್ಯಗಳು ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ತಂಪನೆಯ ಸಮಯದಲ್ಲಿ ನಗುಮೊಗದೊಂದಿಗೆ ಮದುಮಗನಂತೆ ಕಂಗೊಳಿಸುತ್ತಿದ್ದ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ, ತೆರೆದ ವಾಹನದಲ್ಲಿ ಎಲ್ಲರತ್ತ ಕೈಬೀಸಿ ನಗುಮುಖದಲ್ಲಿ ಸಾಗುತ್ತಿದ್ದರು.



ಪ್ರವಾಸಿ ಮಂದಿರದ ಬಳಿ ಅಭಿಮಾನಿಗಳು ಬೃಹದಾಕಾರದ ಸೇಬು ಹಾರ ಹಾಕಿದರೆ, ಅಂಬೇಡ್ಕರ್‌ಪ್ರತಿಮೆ ಬಳಿ ಮಾದಿಗ ಸಮುದಾಯದ ಮುಖಂಡರು ತಮ್ಮ ಸಾಂಸ್ಕೃತಿಕಪರಿಕರವಾದ ಹಲಗೆಯನ್ನೇ ಪೋಣಿಸಿ ಹಾರ ಮಾಡಿ ಯಡಿಯೂರಪ್ಪ ಅವರಿಗೆ ಹಾಕಿದ್ದು ವಿಶೇಷವಾಗಿ ಕಂಡಿತು.

ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಂಸದ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಶ್ರೀರಾಮುಲು, ರೇಣುಕಾಚಾರ್ಯ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಸಿ.ಟಿ.ರವಿ, ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ. ಬಸವರಾಜನ್ ಸೇರಿ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಆರು ಗಂಟೆಗೆ ಆರಂಭವಾದ ಮೆರವಣಿಗೆ ಮದಕರಿನಾಯಕ ಪ್ರತಿಮೆ ಬಳಿ ಬಂದಾಗ ವೇಳೆ ಎಂಟು ಗಂಟೆಯಾಗಿತ್ತು. ಸರಿ ಸುಮಾರು ಎರಡು ತಾಸು ಮೆರವಣಿಗೆ ನಡೆಯಿತು. ನಂತರ ಯಡಿಯೂರಪ್ಪ ಅವರು ವೀರಶೈವ ಬ್ಯಾಂಕ್ ಅಧ್ಯಕ್ಷ ಪಟೇಲ್ ಶಿವಕುಮಾರ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದರು.

ನಾನು, ಅನಂತಕುಮಾರ ರಾಜ್ಯ ಸುತ್ತಿದ್ದಕ್ಕೆ ಅಧಿಕಾರ

ಅಭಿಮಾನೋತ್ಸವಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಜನ ಸೇರುವ ನಿರೀಕ್ಷೆಯಿದೆ. ಬಹಳ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಸೇರಿ, ಕಾರ್ಯಕ್ರಮ ಮಾಡುತ್ತಿದ್ದಾರೆ. ಸೈಕಲ್‌ನಲ್ಲಿ ನಾನು, ಅನಂತಕುಮಾರ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆವು. ಇದೆಲ್ಲದರ ಕಾರಣದಿಂದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. 2028ರ ಚುನಾವಣೆಗೆ ಅಭಿನಂದನೋತ್ಸವ ರಣಕಹಳೆಯಾಗುತ್ತದೆಯಾ ಎಂಬುದನ್ನು ಕಾದು ನೋಡೋಣ.

• **ಬಿ.ಎಸ್.ಯಡಿಯೂರಪ್ಪ** ಮಾಜಿ ಮುಖ್ಯಮಂತ್ರಿ



ಬಿಡಿಎ - ಪ್ರಮುಖ ಬಡಾವಣೆಗಳ ಪ್ರೀಮಿಯಂ ಸೈಟ್‌ಗಳ ಇ-ಹರಾಜು



ಶ್ರೀ ಎನ್.ಎ. ಹ್ಯಾರಿಸ್
ಮಾನ್ಯ ಶಾಸಕರು, ಶಾಂತಿನಗರ ವಿಧಾನಸಭಾ ಕ್ಷೇತ್ರ ಮತ್ತು ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬಿಡ್ ಮಾಡಿ
ಪ್ರತಿ ಚ.ಮೀ.ಗೆ ರೂ. 500/- ಗಳ ಗುಣಕಗಳಲ್ಲಿ ಬಿಡ್ ದರದ ಕನಿಷ್ಠ ಏರಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಾಸಯೋಗ್ಯ ವಸತಿ ಹಾಗೂ ವಾಣಿಜ್ಯ ಮೂಲೆ / ಮಧ್ಯಂತರ ನಿವೇಶನಗಳ ಇ-ಹರಾಜು ಪ್ರಕಟಿಸಿದೆ. ಈ ನಿವೇಶನಗಳ ಹರಾಜು ಹಾಗೂ ಮಾರಾಟವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲೆ ನಿವೇಶನಗಳು, ಮಧ್ಯಂತರ ನಿವೇಶನಗಳು ಮತ್ತು ಇತರೆ ಹರಾಜು ಮಾಡಬಹುದಾದ ನಿವೇಶನಗಳ ವಿಲೇವಾರಿ ನಿಯಮಾವಳಿ 1984ರ ಅನುಸಾರ ನಡೆಸಲಾಗುವುದು. ನಿವೇಶನಗಳನ್ನು "ಎಲ್ಲಿ ಹೇಗಿವೆಯೋ ಹಾಗಿರುವ ಸ್ಥಿತಿಯಲ್ಲಿ" ಹರಾಜು ಮಾಡಲಾಗುವುದು.

ಇ–ಹರಾಜನ್ನು ಆರಂಭಿಸುವ ದಿನಾಂಕ: 11.05.2026.

ಇ–ಹರಾಜಿನಲ್ಲಿ ಪಾಲ್ಗೊಳ್ಳಲು ಆಸಕ್ತಿ ವ್ಯಕ್ತಪಡಿಸಲು ಕೊನೆಯ ದಿನಾಂಕ ಮತ್ತು ಸಮಯ: 22.05.2026, ಸಂಜೆ 5.00 ಗಂಟೆಗೆ

ಇ–ಹರಾಜಿನ ನೇರ ಬಿಡ್ಡಿಂಗ್ ಆರಂಭಿಸುವ ದಿನಾಂಕ (ಕ್ರ.ಸಂ. 1ರಿಂದ 36): 25.05.2026ರ ಬೆಳಗ್ಗೆ 11.00 ಗಂಟೆಯಿಂದ ನೇರ ಬಿಡ್ಡಿಂಗ್ ಅಂತಿಮಗೊಳ್ಳುವ ದಿನಾಂಕ: 26.05.2026ರ ಸಂಜೆ 5.00 ಗಂಟೆಯವರೆಗೆ (ಡೆಲ್ಟಾ ಟೈಮ್ 5.00 ನಿಮಿಷ)

ಕ್ರ. ಸಂ.	ನಿವೇಶನ ಸಂಖ್ಯೆ	ಅಳತೆ (ಮೀ.ಗಳಲ್ಲಿ)		ವಿಸ್ತೀರ್ಣ ಚ.ಮೀ. ಗಳಲ್ಲಿ
		ಪೂರ್ವ–ಪಶ್ಚಿಮ	ಉತ್ತರ–ದಕ್ಷಿಣ	
ಅಂಜನಾಪುರ ಟೌನ್‌ಶಿಪ್, 1ನೇ ಬ್ಲಾಕ್, ಅಂಜನಾಪುರ				
1	470	12	18	216
2	512	9	6	54
3	545	12	9	108
4	551/A	9	6	54
5	553	12	9	108
6	563	9	6	54
7	564	9	6	54
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 64000/-, ಸಂಪರ್ಕಿಸಿ: 8310525317				
ಅಂಜನಾಪುರ ಟೌನ್‌ಶಿಪ್, 6ನೇ ಬ್ಲಾಕ್, ಅಂಜನಾಪುರ				
8	404	(7.00+9.00)/2	12	96
9	471	12	(5.50+7.00)/2	75
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 71000/-, ಸಂಪರ್ಕಿಸಿ: 8310525317				
ಅರ್ಕಾವತಿ ಲೇಔಟ್, 2ನೇ ಬ್ಲಾಕ್, ಸಂಪಿಗೇಹಳ್ಳಿ				
10	1808	10.5	18	189
11	1789	(13.00+12.40)/2	12	152.4
12	2142A	9	(32.30+7.40)/2	377.15
13	2178A	24	0.50x30.10	361.2
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 87500/-, ಸಂಪರ್ಕಿಸಿ: 8494933686				
ಅರ್ಕಾವತಿ ಲೇಔಟ್, 2ನೇ ಬ್ಲಾಕ್, ವೆಂಕಟೇಶಪುರ				
14	1729A	(12.70+16.15)/2	(12.00+14.00)/2	187.46
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 75000/-, ಸಂಪರ್ಕಿಸಿ: 8217795990				
ಅರ್ಕಾವತಿ ಲೇಔಟ್, 20ನೇ ಬ್ಲಾಕ್, ಹೆಣ್ಣೂರು				
15	315	(3.70+3.20)/2	18	62.1
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 73500/-, ಸಂಪರ್ಕಿಸಿ: 8722433608				
ಅರ್ಕಾವತಿ ಲೇಔಟ್, 7ನೇ ಬ್ಲಾಕ್, ಜಕ್ಕೂರು				
16	2136	24	(7.8+6.1)/2	166.8
17	41	(5.50+2.00)/2	18	67.5
18	3132E	23.4	3.4	79.56
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 73500/-, ಸಂಪರ್ಕಿಸಿ: 8217795990				
ಅರ್ಕಾವತಿ ಲೇಔಟ್, 19ನೇ ಬ್ಲಾಕ್, ಚಳ್ಳಕೆರೆ				
19	669	(13.0+12.0)/2	(12.20+12.00)/2	151.25
20	641	(8.50+10.60)/2	(11.50+12.00)/2	112.21
21	735	0.5x15.00	12	90
22	53	9	(6.20+10.20)/2	73.8
23	853	9	6	54
24	852	9	6	54
25	1323	(7.40+9.50)/2	9.2	77.74
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 87250/-, ಸಂಪರ್ಕಿಸಿ: 8217795990				
ಬನಶಂಕರಿ 6ನೇ ಹಂತ, 5ನೇ ಬ್ಲಾಕ್, ಹೆಮ್ಮಿಗೇಪುರ				
26	1175	9	(6.00+7.40)/2	60.3
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 72000/-, ಸಂಪರ್ಕಿಸಿ: 9880946840				
ಬನಶಂಕರಿ 6ನೇ ಹಂತ, 10ನೇ ಬ್ಲಾಕ್, ಹೆಮ್ಮಿಗೇಪುರ				
27	831	18	(12.00+13.50)/2	229
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 62300/-, ಸಂಪರ್ಕಿಸಿ: 9880946840				
ಬನಶಂಕರಿ 6ನೇ ಹಂತ, 11ನೇ ಬ್ಲಾಕ್, ಗಣಕಲ್ಲು				
28	61/F	(13.00+5.50)/2	9	83.25
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 9591964603				
ಮುಂದುವರೆದ ಅಂಜನಾಪುರ ಲೇಔಟ್, 10ನೇ ಬ್ಲಾಕ್, ಗೊಲ್ಲಹಳ್ಳಿ				
29	1379/D	9	6	54
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 8310525317				
30	1379/E	9	6	54
31	1380/A	9	6	54
32	1349	9	6	54
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 71000/-, ಸಂಪರ್ಕಿಸಿ: 8310525317				
ಮುಂದುವರೆದ ಅಂಜನಾಪುರ ಲೇಔಟ್, 10ನೇ ಬ್ಲಾಕ್, ಕೆಂಭತ್ತಹಳ್ಳಿ				
33	1371	9	6	54
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 1,00,000/-, ಸಂಪರ್ಕಿಸಿ: 8310525317				
ಮುಂದುವರೆದ ಬನಶಂಕರಿ ಲೇಔಟ್ 6ನೇ ಸ್ಟೇಜ್, 4ನೇ 'ಟಿ' ಬ್ಲಾಕ್, ತಲಘಟ್ಟಪುರ				
34	1970	12	22	264
35	490/L	18	12	216
36	373	12	18	216
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 69300/-, ಸಂಪರ್ಕಿಸಿ: 9591964603				

ಇ–ಹರಾಜಿನ ನೇರ ಬಿಡ್ಡಿಂಗ್ ಆರಂಭಿಸುವ ದಿನಾಂಕ (ಕ್ರ.ಸಂ. 37ರಿಂದ 75): 26.05.2026ರ ಬೆಳಗ್ಗೆ 11.00 ಗಂಟೆಯಿಂದ ನೇರ ಬಿಡ್ಡಿಂಗ್ ಅಂತಿಮಗೊಳ್ಳುವ ದಿನಾಂಕ: 27.05.2026ರ ಸಂಜೆ 5.00 ಗಂಟೆಯವರೆಗೆ (ಡೆಲ್ಟಾ ಟೈಮ್ 5.00 ನಿಮಿಷ)

ಕ್ರ. ಸಂ.	ನಿವೇಶನ ಸಂಖ್ಯೆ	ಅಳತೆ (ಮೀ.ಗಳಲ್ಲಿ)		ವಿಸ್ತೀರ್ಣ ಚ.ಮೀ. ಗಳಲ್ಲಿ
		ಪೂರ್ವ–ಪಶ್ಚಿಮ	ಉತ್ತರ–ದಕ್ಷಿಣ	
ಮುಂದುವರೆದ ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 7ನೇ ಬ್ಲಾಕ್, ಗಿಡದಕೋನೇನಹಳ್ಳಿ				
37	1452	(10.90+4.50)/2	(9.50+9.00)/2	70.84
38	1165	12	(8.10+8.40)/2	99
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 87500/-, ಸಂಪರ್ಕಿಸಿ: 6362956998				
ಜೆ.ಪಿ. ನಗರ 9ನೇ ಫೇಸ್, 3ನೇ ಬ್ಲಾಕ್, ಆಲಹಳ್ಳಿ				
39	384	12.19	18.28	222.83
40	403	12.19	18.28	222.83
41	404	12.19	18.28	222.83
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 1,00,000/-, ಸಂಪರ್ಕಿಸಿ: 9591964603				
ಕುಮಾರಸ್ವಾಮಿ ಲೇಔಟ್, 2ನೇ ಹಂತ, ಗೋವಿನಾಯಕನಹಳ್ಳಿ				
42	213	7.4	6.2	45.88
43	261	7.5	5	37.5
44	253	7.5	5	37.5
45	252	6	7.5	45
46	2383	18	(12.00+0.50)/2	112.5
47	3822	(6.00+7.00)/2	(12.00+0.50)/2	40.62
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 1,27,500/-, ಸಂಪರ್ಕಿಸಿ: 9591964603				
ಆರ್‌ಎಂವಿ, ಗೆದ್ದಲಹಳ್ಳಿ				
48	63	(24.50+7.30)/2	18.7	297.33
49	48/A	12	5	60
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 1,90,000/-, ಸಂಪರ್ಕಿಸಿ: 8722433608				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 6ನೇ ಬ್ಲಾಕ್, ಉಲ್ಲಾಳು				
50	756	24	15	360
51	1448	24	6.9	165.6
52	2609	(13.1+18.80)/2	18	187.1
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7975861995				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 4ನೇ ಬ್ಲಾಕ್, ಉಲ್ಲಾಳು				
53	43	(12.10+17.80)/2	18	169.1
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7975861995				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 5ನೇ ಬ್ಲಾಕ್, ಉಲ್ಲಾಳು				
54	1772	10	13	130
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7975861995				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 3ನೇ ಬ್ಲಾಕ್, ಸೊಣ್ಣೇನಹಳ್ಳಿ				
55	2596	11.1	12	133.2
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 6362956998				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 1ನೇ ಬ್ಲಾಕ್, ಕೆಂಗೇರಿ				
56	36	12	(18.00+14.10)/2	192.6
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 9620459111				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 1ನೇ ಬ್ಲಾಕ್, ರಾಮಸಂದ್ರ				
57	2094	(11.30+10.90)/2	18	199.8
58	1446	18	11.1	199.8
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7349388238				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 2ನೇ ಬ್ಲಾಕ್, ರಾಮಸಂದ್ರ				
59	167	12	18	216
60	664	18.8	18	338.4
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7349388238				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 4ನೇ ಬ್ಲಾಕ್, ರಾಮಸಂದ್ರ				
61	1484	18	10.6	190.8
62	1465	24	16.5	396
63	2915	12	11.6	139.2
64	1474	18	8.2	147.6
65	2937	18	20.1	361.8
66	1398	12.0	6.5	78
67	1793/1	15.5	24	372
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7349388238				
ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್, 6ನೇ ಬ್ಲಾಕ್, ಮಂಗನಹಳ್ಳಿ				
68	2227	10.4	18	187.2
69	2221	10.1	18	181.85
70	2060	18	11.2	201.6
71	2059	12	11.8	141.6
72	1914	12	4.8	57.6
73	2564	12	(13.00+11.00)/2	144
74	2730/A	18	12.4	223.2
75	2731/A	12	(6.80+4.50)/2	67.8
ಆರಂಭಿಕ ಬಿಡ್ ದರ : ಚ.ಮೀಟರ್‌ಗೆ ರೂ. 84000/-, ಸಂಪರ್ಕಿಸಿ: 7975861995				

ಇ–ಹರಾಜಿನ ಸಾಮಾನ್ಯ ಷರತ್ತು ಮತ್ತು ನಿಯಮ–ನಿಬಂಧನೆಗಳು ಈ ಕೆಳಕಂಡಂತೆ ಇರುತ್ತವೆ.

1) ಹರಾಜಿನಲ್ಲಿ ಭಾಗವಹಿಸುವವರು ಭಾರತೀಯ ಪ್ರಜೆಯಾಗಿರಬೇಕು.
2) ವಿಳಾಸದ ಸಾಬೀತಿಗಾಗಿ ಕೆಳಕಂಡ ಯಾವುದಾದರು ಒಂದು ದಾಖಲೆಯನ್ನು ಇ–ಹರಾಜಿನ ಪೋರ್ಟಲ್‌ನಲ್ಲಿ Upload ಮಾಡಬೇಕು [ಗೆಜೆಟೆಡ್ ಅಧಿಕಾರಿ / ನೋಟರಿಯಿಂದ / ಭಾರತೀಯ ಅನಿವಾಸಿಯಾಗಿದ್ದಲ್ಲಿ (ಎನ್.ಆರ್.ಐ) ಎಂಬೆಸ್ಸಿ ಕಛೇರಿಯಿಂದ ದೃಢೀಕೃತಗೊಂಡಿರಬೇಕು]. ಅ) ಮತದಾರರ ಗುರುತಿನ ಚೀಟಿ, ಆ) ವಾಹನ ಚಾಲನೆಯ ಪರವಾನಗಿ, ಇ) ಪಾಸ್ ಪೋರ್ಟ್, ಈ) ವಿಶಿಷ್ಟ ಗುರುತಿನ ಸಂಖ್ಯೆ (ಆಧಾರ್).
3) ಪ್ಯಾನ್ ಕಾರ್ಡ್‌ನ್ನು ಕಡ್ಡಾಯವಾಗಿ ಇ–ಹರಾಜಿನ ಪೋರ್ಟಲ್‌ನಲ್ಲಿ Upload ಮಾಡಬೇಕು [ಗೆಜೆಟೆಡ್ ಅಧಿಕಾರಿ / ನೋಟರಿಯಿಂದ /ಭಾರತೀಯ ಅನಿವಾಸಿಯಾಗಿದ್ದಲ್ಲಿ (ಎನ್. ಆರ್.ಐ) ಎಂಬೆಸ್ಸಿ ಕಛೇರಿಯಿಂದ ದೃಢೀಕೃತಗೊಂಡಿರಬೇಕು].
4) ಸಹಿ ಮತ್ತು ಭಾವಚಿತ್ರದ ಗುರುತನ್ನು ಇ–ಹರಾಜಿನ ಪೋರ್ಟಲ್‌ನಲ್ಲಿ Upload ಮಾಡಬೇಕು. ಇದಕ್ಕೆ ನಿಗದಿಪಡಿಸಿದ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು [ಗೆಜೆಟೆಡ್ ಅಧಿಕಾರಿ / ನೋಟರಿಯಿಂದ/ ಭಾರತೀಯ ಅನಿವಾಸಿಯಾಗಿದ್ದಲ್ಲಿ (ಎನ್.ಆರ್.ಐ) ಎಂಬೆಸ್ಸಿ ಕಛೇರಿಯಿಂದ ದೃಢೀಕೃತಗೊಂಡಿರಬೇಕು].
5) ಹರಾಜು ಖರೀದಿದಾರರು ಸರಿಯಾದ ಇ–ಮೇಲ್ ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಸ್ಥಿರ ದೂರವಾಣಿಯನ್ನು (ಲ್ಯಾಂಡ್ ಲೈನ್) ಇ–ಹರಾಜಿನಲ್ಲಿ ಭಾಗವಹಿಸುವಾಗ ನಮೂದಿಸಬೇಕು. ಇ–ಪ್ರೊಕ್ಯೂರ್‌ಮೆಂಟ್‌ನಲ್ಲಿ ಹೆಸರು ನೋಂದಾಯಿಸಿರುವ ಬಿಡ್‌ದಾರರು ಅಂತಿಮವಾಗಿರುತ್ತಾರೆ ಮತ್ತು ನಿವೇಶನವನ್ನು ಬೇರೆ ಯಾವುದೇ ಹೆಸರಿಗೆ ವರ್ಗಾಯಿಸುವುದಿಲ್ಲ.
6) **ಅಪ್ರಾಪ್ತ ವಯಸ್ಕರು / ಗಣಕಯಂತ್ರದ ಜ್ಞಾನ (Computer Knowledge) ಇಲ್ಲದೇ ಇರುವವರು ತಮ್ಮ ಪಾಲಕರ / ಹತ್ತಿರದ ಸ್ನೇಹಿತರ ಮೂಲಕ ಇ–ಹರಾಜಿನಲ್ಲಿ ಭಾಗವಹಿಸಬಹುದು. ಇ–ಹರಾಜಿನಲ್ಲಿ ಭಾಗವಹಿಸುವಾಗ ಯಾರು ನಿವೇಶನವನ್ನು ಖರೀದಿಸುತ್ತಾರೆಯೋ ಅವರ ಹೆಸರನ್ನು ಮಾತ್ರ ನಮೂದಿಸಿ, ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು / ಇ–ಹರಾಜಿನ ಪೋರ್ಟಲ್‌ನಲ್ಲಿ Upload ಮಾಡಬೇಕು.**
7) ಪಾಲುದಾರ ಸಂಸ್ಥೆಯು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಹೀಗೆ ಭಾಗವಹಿಸುವ ಪಾಲುದಾರ ಸಂಸ್ಥೆಯು ಹರಾಜಿನಲ್ಲಿ ಭಾಗವಹಿಸುವ ಮುನ್ನ ತನ್ನ ಪಾಲುದಾರಿಕೆ ಸಂಸ್ಥೆಯ ನೋಂದಾವಣೆಯನ್ನು ಭಾರತ ದೇಶದಲ್ಲಿ ಮಾಡಿಕೊಂಡಿರಬೇಕು.
8) ಪ್ರತಿ ನಿವೇಶನಕ್ಕೆ ಇಎಂಡಿ ಮೊತ್ತವನ್ನು ರೂ. 4.00 ಲಕ್ಷ (ನಾಲ್ಕು ಲಕ್ಷ ರೂಪಾಯಿಗಳು ಮಾತ್ರ) ಎಂದು ನಿಗದಿಪಡಿಸಲಾಗಿದೆ ಮತ್ತು ಈ ಮೊತ್ತವನ್ನು ಇ–ಹರಾಜು ಶುಲ್ಕದೊಂದಿಗೆ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ಉಲ್ಲೇಖಿಸಿದಂತೆ ಪಾವತಿಸಬೇಕು. ಇ–ಹರಾಜು ಪೋರ್ಟಲ್ ಬದಲಿಗೆ ಬಿಡಿಎ ಖಾತೆಗೆ ಪಾವತಿಸಿದರೆ ಮರುಪಾವತಿ ಸಮಯದಲ್ಲಿ ಇಎಂಡಿಯ ಮೇಲಿನ 5% ಸೇವಾ ಶುಲ್ಕವನ್ನು ಕಡಿತಗೊಳಿಸಲಾಗುತ್ತದೆ.
9) ಹರಾಜು ನಿವೇಶನಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕರಣಗಳು ಬೆಂಗಳೂರಿನ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುತ್ತವೆ.
10) ಇ–ಹರಾಜು ಕೊನೆಯ ಕ್ಷಣದಲ್ಲಿ ಬರುತ್ತಿರುವ ಬಿಡ್ಡುಗಳಿಗೆ ಡೆಲ್ಟಾ ಟೈಮ್ ಐದು ನಿಮಿಷಗಳ ಕಾಲ ವಿಸ್ತರಣೆಯಾಗುತ್ತದೆ.
11) ಯಾವುದೇ ಕಾರಣ ನೀಡದೇ ಹರಾಜು ಅವಧಿಯ ಯಾವುದೇ ಸಮಯದಲ್ಲಿ ಹರಾಜಿಗೆ ಪ್ರಕಟಿಸಿದ ನಿವೇಶನಗಳನ್ನು ಹಿಂಪಡೆಯುವ ಹಕ್ಕನ್ನು ಬಿಡಿಎ ಕಾಯ್ದಿರಿಸಿಕೊಂಡಿದೆ.
12) ಯಾವುದೇ ಕಾರಣ ನೀಡದೇ ಯಶಸ್ವಿ ಬಿಡ್ಡುದಾರರ ಬಿಡ್ಡನ್ನು ಪುರಸ್ಕರಿಸುವ ಅಥವಾ ತಿರಸ್ಕರಿಸುವ ಹಕ್ಕನ್ನು ಬಿಡಿಎ ಕಾಯ್ದಿರಿಸಿಕೊಂಡಿದೆ.
13) **ಬ್ಯಾಂಕ್‌ನ ಹೆಸರು :– ಕೆನರಾ ಬ್ಯಾಂಕ್, ಬಿಡಿಎ ಸಂಕೀರ್ಣ ಶಾಖೆ, ಕುಮಾರಕೃಪಾ ಪಶ್ಚಿಮ, ಬೆಂಗಳೂರು–560020. ಉಳಿತಾಯ ಖಾತೆಯ ಹೆಸರು:– ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು. ಉಳಿತಾಯ ಖಾತೆ ಸಂಖ್ಯೆ:– 2828101053014 ಐ.ಎಫ್.ಎಸ್.ಸಿ ಕೋಡ್:– CNRB0002828. ಪಾವತಿಯ ವಿಧಾನ:– ಆರ್.ಟಿ.ಜಿ.ಎಸ್ / ಎನ್.ಇ.ಎಫ್.ಟಿ**
14) ಯಶಸ್ವಿ ಬಿಡ್‌ದಾರರಿಗೆ (ಅತಿ ಹೆಚ್ಚು ಬಿಡ್‌ದಾರರು) ಇ–ಹರಾಜಿನ ಮುಕ್ತಾಯ ಸಮಯದಿಂದ 72 ಗಂಟೆಗಳ ಒಳಗೆ (ಬ್ಯಾಂಕ್ ರಜಾದಿನಗಳನ್ನು ಹೊರತುಪಡಿಸಿ) ಒಟ್ಟು ಬೆಲೆಯ 25% ಮೊತ್ತವನ್ನು ರೂ.4.00 ಲಕ್ಷಗಳ ಇಎಂಡಿ ಮೊತ್ತವನ್ನು ಕಳೆದು ಉಳಿದ ಮೊತ್ತವನ್ನು ಕೆಳಗೆ ತಿಳಿಸಲಾದ ಬಿಡಿಎ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸಲಹೆ ಪತ್ರಗಳನ್ನು ಇ–ಮೇಲ್ ಮೂಲಕ ಕಳುಹಿಸಲಾಗುತ್ತದೆ; ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡಿದ್ದಕ್ಕೆ ಪಡೆದ ಚಲನ್ ಅನ್ನು ಲೆಕ್ಕಾಧಿಕಾರಿ ಹಣಕಾಸು ಇಲಾಖೆ ('ಡಿ' ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 308) ಇವರಿಗೆ ಸಲ್ಲಿಸಬೇಕು. ನಿಗದಿತ ಸಮಯದ ಒಳಗೆ 25% ಹಣವನ್ನು ಸಂದಾಯ ಮಾಡಲು ವಿಫಲವಾದ ಪಕ್ಷದಲ್ಲಿ ಇಎಂಡಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಯಶಸ್ವಿ ಬಿಡ್ಡುದರಾರು ಶೇ.25 ರಷ್ಟು ಬಿಡ್ ಹಣವನ್ನು ಪಾವತಿಸಿದ ಬಳಿಕ ಉಳಿದ ಹಣ ಶೇ.75 ಹಣವನ್ನು ಬಿ.ಡಿ.ಎ.ಯಿಂದ ಪತ್ರ ತಲುಪಿದ 45 ದಿನಗಳೊಳಗಾಗಿ ಪಾವತಿಸತಕ್ಕದು.
15) ಯಶಸ್ವಿಯಾಗದ ಬಿಡ್ಡುದಾರರ ಇಎಂಡಿ ಮೊತ್ತ ರೂ. 4 ಲಕ್ಷಗಳನ್ನು ಆದಷ್ಟು ಶೀಘ್ರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು (ಬಡ್ಡಿ ರಹಿತ).
16) ಹರಾಜು ಖರೀದಿದಾರರು ಜಂಟಿಯಾಗಿ ನಿವೇಶನಗಳನ್ನು ನೋಂದಾಯಿಸಲು ಬಯಸಿದ್ದಲ್ಲಿ, ಅದಕ್ಕೆ ಸಂಬಂಧಪಟ್ಟ ವ್ಯಕ್ತಿಗಳ ವಿವರಗಳನ್ನು ಇ–ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಹರಾಜು ಖರೀದಿದಾರರೊಂದಿಗೆ ರಕ್ತಸಂಬಂಧಿಗಳು ಅಂದರೆ ಸಂಗಾತಿ, ಪುತ್ರರು ಅಥವಾ ಅವಿವಾಹಿತ ಹೆಣ್ಣುಮಕ್ಕಳು ಮಾತ್ರ ಜಂಟಿ ನೋಂದಣಿಗೆ ಅರ್ಹರಾಗಿರುತ್ತಾರೆ. ಅರ್ಜಿಯಲ್ಲಿ ಅಂತಹ ವ್ಯಕ್ತಿಯ ಸಂಬಂಧವನ್ನು ಸ್ಪಷ್ಟವಾಗಿ ನಮೂದಿಸಬೇಕು ಮತ್ತು ಯಾವುದೇ ಸರ್ಕಾರಿ ಗುರುತಿನ ಚೀಟಿಯನ್ನು ಲಗತ್ತಿಸತಕ್ಕದ್ದು. ನಂತರ ಅಂತಹ ವಿನಂತಿಯನ್ನು ತಿರಸ್ಕರಿಸಲಾಗುತ್ತದೆ.
17) ಬಿಡ್ಡಿಂಗ್ ಸಮಯದಲ್ಲಿ, ಒಂದೇ ನಿವೇಶನಕ್ಕೆ ಅಡ್ಡಹೆಸರುಗಳ ಯಾವುದೇ ನಕಲು ಇದ್ದಲ್ಲಿ, ಅಂತಹ ಬಿಡ್ ಅನ್ನು ಯಾವುದೇ ಕಾರಣಗಳನ್ನು ನೀಡದೆ ತಿರಸ್ಕರಿಸಲಾಗುತ್ತದೆ.
18) **ಯಶಸ್ವಿ ಬಿಡ್ಡುದಾರರು / ಅತಿ ಹೆಚ್ಚಿನ ಬಿಡ್ಡುದಾರರು ಇ–ಹರಾಜು ಮುಕ್ತಾಯಗೊಂಡ ಅವಧಿಯ ನಿಗದಿತ 72 ಘಂಟೆಯೊಳಗೆ ನಿವೇಶನದ ಒಟ್ಟು ಮೌಲ್ಯದ ಪೈಕಿ ಶೇ.25 ರಷ್ಟು ಮೌಲ್ಯವನ್ನು ಪ್ರಾಧಿಕಾರದ ಖಾತೆಗೆ ಪಾವತಿ ಮಾಡದೇ ಇದ್ದಲ್ಲಿ ಅಥವಾ ನಿಗದಿತ ಅವಧಿಯ ನಂತರ ಅಂದರೆ ತಡವಾಗಿ ಪಾವತಿಸಿದ್ದಲ್ಲಿ, ಇ.ಎಂ.ಡಿ. ಮೊತ್ತವಾದ ರೂ.4.00 ಲಕ್ಷಗಳನ್ನು ಪ್ರಾಧಿಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.**
19) ಆದಾಯ ತೆರಿಗೆ ಕಾಯ್ದೆ 1961 ರ ಕಲಂ 194 ಐಎ ಪ್ರಕಾರ ಹರಾಜು ನಿವೇಶನದ ಒಟ್ಟು ಮೌಲ್ಯವು ರೂ.50.00 ಲಕ್ಷ ಮೀರಿದ ಪ್ರಕರಣಗಳಲ್ಲಿ, ಹರಾಜು ಖರೀದಿದಾರರು ನಿವೇಶನದ ಒಟ್ಟು ಮೌಲ್ಯದಲ್ಲಿ ಶೇ.1 ರಷ್ಟು ಮೌಲ್ಯವನ್ನು ಕಟಾಯಿಸಿ, ಆದಾಯ ತೆರಿಗೆ ಇಲಾಖೆಗೆ ಪಾವತಿಸತಕ್ಕದ್ದು.
20) ಒಂದು ವೇಳೆ ನಿವೇಶನದ ಅಳತೆಯಲ್ಲಿ ವ್ಯತ್ಯಾಸವಿದ್ದರೆ (ಕಡಿಮೆ/ಹೆಚ್ಚು) ಮೊದಲು ಇ–ಹರಾಜು ಅಧಿಸೂಚನೆ / ಹರಾಜು ನಿವೇಶನದ ಸ್ಥಿರೀಕರಣ ಪತ್ರದನ್ವಯ ನಿವೇಶನದ ಪೂರ್ಣ ಮೌಲ್ಯವನ್ನು (TDS ಹೊರತುಪಡಿಸಿ) ನಿಗದಿತ ಅವಧಿಯೊಳಗೆ ಪಾವತಿಸಬೇಕು. ನಿಗದಿತ ಅವಧಿಯೊಳಗೆ ಪಾವತಿಸದೇ ಇದ್ದಲ್ಲಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಲೆ, ಮಧ್ಯಂತರ & ವಾಣಿಜ್ಯ ನಿವೇಶನಗಳ ವಿಲೇವಾರಿ) ನಿಯಮ 1984 ರನ್ವಯ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ನಿವೇಶನದ ಅಳತೆಯಲ್ಲಿ ವ್ಯತ್ಯಾಸವಿದ್ದರೆ (ಕಡಿಮೆ / ಹೆಚ್ಚು):– ನಿವೇಶನದ ಮೌಲ್ಯವನ್ನು ಹೆಚ್ಚಾಗಿ ಪಾವತಿಸಿದ್ದರೆ, ಕಡಿಮೆಯಾದ ವಿಸ್ತೀರ್ಣಕ್ಕೆ ನಿವೇಶನದ ಮೌಲ್ಯವನ್ನು ಬಡ್ಡಿರಹಿತವಾಗಿ ಮರುಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಹೆಚ್ಚುವರಿಯಾದ ವಿಸ್ತೀರ್ಣಕ್ಕೆ ಪ್ರಾಧಿಕಾರದಿಂದ ಹರಾಜು ಖರೀದಿದಾರರಿಗೆ ಬರೆಯುವ ಪತ್ರದಂತೆ ನಿವೇಶನದ ಮೌಲ್ಯವನ್ನು ಪಾವತಿಸಬೇಕು.
21) ಬಿಡ್ಡುದಾರರು/ಹರಾಜು ಖರೀದಿದಾರರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಲೆ, ಮಧ್ಯಂತರ & ವಾಣಿಜ್ಯ ನಿವೇಶನಗಳ ವಿಲೇವಾರಿ) ನಿಯಮ 1984 ನ್ನು ಪಾಲಿಸಬೇಕಾಗುತ್ತದೆ (ಇ–ಹರಾಜಿನ ದಾಖಲೆಯ ಭಾಗವಾಗಿ ಈ ದಾಖಲೆಯನ್ನು ಲಗತ್ತಿಸಲಾಗಿದೆ).
22) ಇ–ಹರಾಜಿನಲ್ಲಿ ಭಾಗವಹಿಸುವ ವಿಧಾನಗಳನ್ನು ತಿಳಿಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಛೇರಿಯನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು. ಹರಾಜಿನ ವಿಧಾನ ತಿಳಿಸುವ ಸಮಯದಲ್ಲಿ ಬಿಡಿಎ, ಬಿಡ್ಡುದಾರರ ಪರವಾಗಿ ಬಿಡ್ ಮಾಡುವುದಿಲ್ಲ.
23) ಇ–ಹರಾಜಿನಲ್ಲಿ ಭಾಗವಹಿಸುವಾಗ ಬಿಡ್ ಮೊತ್ತವು ಮೂಲ ದರಕ್ಕಿಂತ 10% ಹೆಚ್ಚಾಗಿರಬೇಕು. ಅಂದರೆ 108 m^2 ನಿವೇಶನದ ವಿಸ್ತೀರ್ಣದ ಮೂಲ ದರ ರೂ.45,000/m^2 ಆಗಿರುತ್ತದೆ. ಬಿಡ್‌ದಾರರು ರೂ..45,000x1.1=ರೂ.49,500/m^2 ಕ್ಕಿಂತ ಹೆಚ್ಚು ಕೋಟ್ ಮಾಡಬೇಕು (ರೂ.49,500 ಕೋಟ್ ಮಾಡಿದರೆ ಅದನ್ನು ತಿರಸ್ಕರಿಸಲಾಗುವುದು). ಆದಾಗ್ಯೂ, ಯಾವುದೇ ಕಾರಣ ನೀಡದೇ ಬಿಡ್ಡನ್ನು ಪುರಸ್ಕರಿಸುವ ಅಥವಾ ತಿರಸ್ಕರಿಸುವ ಹಕ್ಕನ್ನು ಬಿಡಿಎ ಕಾಯ್ದಿರಿಸಿಕೊಂಡಿದೆ.
24) ಪ್ರತಿ ನಿವೇಶನಕ್ಕೆ ಕನಿಷ್ಠ 2 ಬಿಡ್‌ದಾರರುಗಳು ಇರಬೇಕು. ಏಕ ಬಿಡ್‌ದಾರನನ್ನು ತಿರಸ್ಕರಿಸಲಾಗುವುದು.
25) ವೆಬ್‌ಸೈಟ್ ವಿಳಾಸ: **www.bdakarnataka.in**
26) ಇ–ಹರಾಜಿನಲ್ಲಿ ಭಾಗವಹಿಸುವ ಬಿಡ್‌ದಾರರು ವೆಬ್‌ಸೈಟ್: **www.bdakarnataka.in** ಇಲ್ಲಿಗೆ ಲಾಗ್‌ಆನ್ ಆಗಿ ಹೊಸ ಇ–ಹರಾಜು ಬಿಡ್ಡಿಂಗ್ ಬಳಕೆದಾರ ಕೈಪಿಡಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್:080–46010000 ಮತ್ತು 080–68948777 ಸಂಪರ್ಕಿಸುವುದು.
27) ಹರಾಜು ಮಾಡಿದ ನಿವೇಶನಗಳನ್ನು ಯಶಸ್ವಿ ಬಿಡ್‌ದಾರರಿಗೆ ಅವುಗಳು ಇರುವ ಸ್ಥಿತಿಯಲ್ಲಿಯೇ ಹಂಚಿಕೆ ಮಾಡಲಾಗುವುದು. ಇ–ಹರಾಜಿನಲ್ಲಿ ಭಾಗವಹಿಸುವ ಬಿಡ್‌ದಾರರು ನಿವೇಶನದ ಸ್ಥಳ, ರಸ್ತೆಯ ಅಗಲ ಇತ್ಯಾದಿಗಳನ್ನು ಬಿಡ್ ಮಾಡುವ ಮುನ್ನ ಭೌತಿಕವಾಗಿ ಪರಿಶೀಲಿಸತಕ್ಕದ್ದು. ಇ–ಹರಾಜಿನಲ್ಲಿ ಹಂಚಿಕೆ ಮಾಡಿದ ನಿವೇಶನಗಳನ್ನು ರದ್ದುಪಡಿಸಲಾಗುವುದಿಲ್ಲ/ಪರ್ಯಾಯ ನಿವೇಶನ ನೀಡಲಾಗುವುದಿಲ್ಲ.
28) ಇ–ಹರಾಜಿನಲ್ಲಿ ಭಾಗವಹಿಸುವ ಬಿಡ್‌ದಾರರು ಮೇಲೆ ನಿರ್ದಿಷ್ಟಪಡಿಸಿರುವ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳಿಗೆ ಬದ್ಧರಾಗಿರಬೇಕು.
29) ಇ–ಹರಾಜಿನ ಬಗ್ಗೆ, ಬಿಡ್‌ದಾರರು ಪ್ರಾಧಿಕಾರವನ್ನು ನೇರವಾಗಿ ಸಂಪರ್ಕಿಸಬೇಕು. ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸಬಾರದು.
30) ನಿವೇಶನಗಳ ಜಿಯೊ ಟ್ಯಾಗ್ ಕೇವಲ ಪರಾಮರ್ಶನೆಗೆ ಮಾತ್ರ. ಅದರಲ್ಲಿ ಯಾವುದೇ ವ್ಯತ್ಯಾಸಗಳಿದ್ದರೂ ಆ ಬಗ್ಗೆ ಯಾವುದೇ ಹಕ್ಕನ್ನು ಮಾನ್ಯ ಮಾಡುವುದಿಲ್ಲ.

ಬಿಡ್‌ದಾರರು ಬಿಡ್ ಮಾಡುವ ಮೊದಲು ಎಲ್ಲಾ ನಿಯಮಗಳು ಮತ್ತು ಷರತ್ತುಗಳನ್ನು ಓದಬೇಕು ಮತ್ತು ಅದರ ಪ್ರಕಾರ ಭಾಗವಹಿಸಬೇಕು.

ಇ–ಹರಾಜಿನ ಇತರೆ ಮಾಹಿತಿ ಮತ್ತು ನಿಯಮ ನಿಬಂಧನೆಗಳಿಗೆ www.bdakarnataka.in ಲಾಗಾನ್ ಆಗಿ
ಬಿಡಿಎ ನಿವೇಶನ ವಿವರಗಳಿಗೆ ಸಂಬಂಧಿಸಿದಂತೆ 080–23368435 / 23368036 ಹಾಗೂ ಕೆಪಿಪಿಪಿನ ತಾಂತ್ರಿಕ ವಿಚಾರಣೆಗೆ ಸಂಬಂಧಿಸಿದಂತೆ 080–46010000 / 68948777 ಸಂಪರ್ಕಿಸಿ
ಸಹಾಯವಾಣಿ/ವಾಟ್ಸ್‌ಪ್: 9483166622 (24X7). @BDAOfficialGok

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು – 560 020.

ಒಂದುವೇಳೆ ಮೇಲ್ಕಂಡ ಅಧಿಕಾರಿಗಳಿಂದ ಯಾವುದೇ ಸಹಕಾರ ಸಿಗದಿದ್ದಲ್ಲಿ
ಬಿಡಿಎ ಆಯುಕ್ತರ ಸಹಾಯವಾಣಿ ಸಂಖ್ಯೆ: 9663369000 (ವಾಟ್ಸ್‌ಆ್ಯಪ್‌ನಲ್ಲಿ ಮಾತ್ರ)ಯನ್ನು ಸಂಪರ್ಕಿಸಿ.

ನಂ. ಬೆಂಅಪ್ರಾ/ಅಸ/ಇ–ಹರಾಜು/ಟಿ–03/2026–27, ದಿನಾಂಕ: 02.05.2026

ಸಹಿ/– ಅಭಿಯಂತರ ಸದಸ್ಯರು